



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IVA	ಬೆಂಗಳೂರು, ಮಂಗಳವಾರ, ೧೦, ಸೆಪ್ಟೆಂಬರ್, ೨೦೨೪(ಭಾದ್ರಪದ, ೧೯, ಶಕವರ್ಷ, ೧೯೪೬) BENGALURU, TUESDAY, 10, SEPTEMBER, 2024(BHADRAPADA, 19, SHAKAVARSHA, 1946)	ಸಂ. ೪೩೫ No.435
------------------------	--	-------------------

**ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ**

**ಅಧಿಸೂಚನೆ**

**ಸಂಖ್ಯೆ: ಸಂವ್ಯಶಾಇ 50 ಶಾಸನ 2024, ಬೆಂಗಳೂರು, ದಿನಾಂಕ:10.09.2024**

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, 2024 ಇದಕ್ಕೆ 2024 ರ ಸೆಪ್ಟೆಂಬರ್ ತಿಂಗಳ 6ನೇ ದಿನಾಂಕದಂದು ರಾಜ್ಯಪಾಲರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2024ರ ಕರ್ನಾಟಕ ಅಧಿನಿಯಮ ಸಂಖ್ಯೆ:44 ಎಂಬುದಾಗಿ ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,

2024ರ ಕರ್ನಾಟಕ ಅಧಿನಿಯಮ ಸಂಖ್ಯೆ: 44

(2024 ರ ಸೆಪ್ಟೆಂಬರ್ ತಿಂಗಳ 10ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2024

(2024 ರ ಸೆಪ್ಟೆಂಬರ್ ತಿಂಗಳ 6ನೇ ದಿನಾಂಕದಂದು ರಾಜ್ಯ ಪಾಲರಿಂದ ಒಪ್ಪಿಗೆಯನ್ನು ಪಡೆಯಲಾಗಿದೆ)

ಬೆಳಗಾವಿ ಜಿಲ್ಲೆಯ, ಸವದತ್ತಿ ತಾಲ್ಲೂಕಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ, ಅಭಿವೃದ್ಧಿ ಮತ್ತು ನಿರ್ವಹಣೆಗೆ ಒಂದು ಪ್ರಾಧಿಕಾರವನ್ನು ಸ್ಥಾಪಿಸುವುದಕ್ಕಾಗಿ ಒಂದು ಅಧಿನಿಯಮ.

ಬೆಳಗಾವಿ ಜಿಲ್ಲೆಯ, ಸವದತ್ತಿ ತಾಲ್ಲೂಕಿನಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಅಂತರರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ, ಸಾಂಸ್ಕೃತಿಕ ಮತ್ತು ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಗೊಳಿಸಲು ಮತ್ತು ಅದನ್ನು ನಿರ್ವಹಿಸಿಕೊಂಡು ಬರಲು ಹಾಗೂ ಅದಕ್ಕೆ ಸಂಬಂಧಪಟ್ಟ ಮತ್ತು ಪ್ರಾಸಂಗಿಕ ವಿಷಯಗಳಿಗಾಗಿ ಒಂದು ಪ್ರಾಧಿಕಾರವನ್ನು ಸ್ಥಾಪಿಸುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತೈದನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ:-

## ಅಧ್ಯಾಯ -I ಪ್ರಾರಂಭಿಕ

**1. ಸಂಕ್ಷಿಪ್ತ ಹೆಸರು, ವ್ಯಾಪ್ತಿ ಮತ್ತು ಪ್ರಾರಂಭ (1)** ಈ ಅಧಿನಿಯಮವನ್ನು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2024 ಎಂದು ಕರೆಯತಕ್ಕದ್ದು.

(2) ಇದು, 2ನೇ ಪ್ರಕರಣದ (ಎಫ್) ಖಂಡದಲ್ಲಿ ಪರಿಭಾಷಿಸಲಾದಂತೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಪ್ರದೇಶಕ್ಕೆ ವ್ಯಾಪ್ತವಾಗತಕ್ಕದ್ದು.

(3) ಇದು, ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಬಹುದಾದಂಥ ದಿನಾಂಕದಿಂದ ಜಾರಿಗೆ ಬರತಕ್ಕದ್ದು ಮತ್ತು ಈ ಅಧಿನಿಯಮದ ಬೇರೆ ಬೇರೆ ಉಪಬಂಧಗಳಿಗೆ ಬೇರೆ ಬೇರೆ ದಿನಾಂಕಗಳನ್ನು ಗೊತ್ತುಪಡಿಸಬಹುದು.

**2. ಪರಿಭಾಷೆಗಳು.-** ಈ ಅಧಿನಿಯಮದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು,-

(ಎ) "ಸೌಕರ್ಯ" ಎಂಬುದರಲ್ಲಿ ರಸ್ತೆಗಳು, ಬೀದಿಗಳು, ಸುರಂಗ ಮಾರ್ಗಗಳು, ದೀಪವ್ಯವಸ್ಥೆ, ಚರಂಡಿ ವ್ಯವಸ್ಥೆ, ನಿರ್ಮಲೀಕರಣ, ವಿದ್ಯುಚ್ಛಕ್ತಿ ಮತ್ತು ನೀರು ಸರಬರಾಜು ಅಥವಾ ಇತರ ಅನುಕೂಲಗಳು; ಲೋಕೋಪಯೋಗಿ ಕಾಮಗಾರಿಗಳು, ಮಾರುಕಟ್ಟೆ ಸ್ಥಳಗಳು, ಅಂಚೆ ಕಚೇರಿ, ಬ್ಯಾಂಕು, ಆಸ್ಪತ್ರೆಗಳು, ಚಿಕಿತ್ಸಾಲಯ, ಪೊಲೀಸು ರಾಣಿ, ನ್ಯಾಯಬೆಲೆ ಅಂಗಡಿ, ಹಾಲಿನ ಕೇಂದ್ರ, ಗ್ರಂಥಾಲಯ, ಮನೋರಂಜನಾ ಕೇಂದ್ರಗಳು, ಪ್ರಾಧಿಕಾರಿಯು ಪ್ರಾಧಿಕೃತಗೊಳಿಸಿದ ಜನೋಪಯೋಗಿ ಸೇವೆಯ ಯಾವುದೇ ಸೇವಾ ಕೇಂದ್ರಗಳು ಅಥವಾ ಇತರ ಸೌಲಭ್ಯಗಳು; ಮತ್ತು ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ನಿರ್ದಿಷ್ಟಪಡಿಸಬಹುದಾದಂಥ ಇತರ ಸೌಕರ್ಯಗಳನ್ನು ಒಳಗೊಳ್ಳುತ್ತವೆ;

(ಬಿ) "ಪ್ರಾಧಿಕಾರ" ಎಂದರೆ, 3ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ;

(ಸಿ) "ಅಧ್ಯಕ್ಷ" ಎಂದರೆ, ಪ್ರಾಧಿಕಾರದ ಅಧ್ಯಕ್ಷ;

(ಡಿ) "ಸಮಿತಿ" ಎಂದರೆ, 18ನೇ ಪ್ರಕರಣದಡಿ ರಚಿಸಿದ ಜಿಲ್ಲಾ ಮಟ್ಟದ ಸಮಿತಿ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ;

(ಇ) "ನಿಧಿ" ಎಂದರೆ, ಪ್ರಾಧಿಕಾರದ ನಿಧಿ;

(ಎಫ್) "ಕಾರ್ಯದರ್ಶಿ" ಎಂದರೆ, 10ನೇ ಪ್ರಕರಣದ ಅಡಿಯಲ್ಲಿ ನೇಮಕ ಮಾಡಲಾದ ಪ್ರಾಧಿಕಾರದ ಕಾರ್ಯದರ್ಶಿ;

(ಜಿ) "ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ" ಎಂದರೆ, ಅದು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಇಡೀ ಪ್ರದೇಶ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿಗಾಗಿ ಸರ್ಕಾರವು ಕಾಲಕಾಲಕ್ಕೆ ಆಜೀಸಬಹುದಾದ ಭೂ-ಪ್ರದೇಶ ಹಾಗೂ ರಾಜ್ಯಸರ್ಕಾರವು ಅಧಿಸೂಚನೆಯ ಮೂಲಕ ಘೋಷಿಸಬಹುದಾದಂಥ ಇತರ ಪ್ರದೇಶಗಳು ಇವುಗಳನ್ನು ಒಳಗೊಳ್ಳುತ್ತದೆ;

(ಎಚ್) "ಸದಸ್ಯ" ಎಂದರೆ, ಪ್ರಾಧಿಕಾರದ ಸದಸ್ಯ;

(ಐ) "ನಿಯಮಗಳು" ಎಂದರೆ, 37ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಪ್ರಾಧಿಕಾರದ ನಿಯಮಗಳು; ಮತ್ತು

(ಜೆ) "ವಿನಿಯಮಗಳು" ಎಂದರೆ, 38ನೇ ಪ್ರಕರಣದ ಅಡಿಯಲ್ಲಿ ರಚಿಸಿದ ಪ್ರಾಧಿಕಾರದ ವಿನಿಯಮಗಳು;

### ಅಧ್ಯಾಯ - II

**ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ರಚನೆ ಮತ್ತು ಅದರ ನೌಕರರು**

**3. ಪ್ರಾಧಿಕಾರದ ರಚನೆ:-** (1) ಈ ಅಧಿನಿಯಮದ ಪ್ರಾರಂಭದ ತರುವಾಯ ಆದಷ್ಟು ಬೇಗನೆ, ಈ ಅಧಿನಿಯಮದ ಉದ್ದೇಶಗಳಿಗಾಗಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಎಂದು ಕರೆಯಲಾಗುವ ಒಂದು ಪ್ರಾಧಿಕಾರವನ್ನು ಸ್ಥಾಪಿಸತಕ್ಕದ್ದು.

(2) ಪ್ರಾಧಿಕಾರವು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ತನ್ನ ಕೇಂದ್ರ ಕಾರ್ಯಸ್ಥಾನವನ್ನು ಹೊಂದಿರತಕ್ಕದ್ದು.

(3) ಪ್ರಾಧಿಕಾರವು, ಶಾಶ್ವತ ಉತ್ತರಾಧಿಕಾರ ಮತ್ತು ಸಾಮಾನ್ಯ ಮೊಹರನ್ನು ಹೊಂದಿರುವ, ಚರ ಮತ್ತು ಸ್ಥಿರ ಸ್ವತ್ತುಗಳೆರಡನ್ನು ಆರ್ಜಿಸುವ, ಧಾರಣ ಮಾಡುವ ಹಾಗೂ ವಿಲೆ ಮಾಡುವ ಮತ್ತು ಕರಾರು ಮಾಡಿಕೊಳ್ಳುವ ಅಧಿಕಾರವನ್ನು ಹೊಂದಿರುವ, ಮೇಲೆ ಹೇಳಿದ ಹೆಸರಿನ ಒಂದು ನಿಗಮಿತ ನಿಕಾಯವಾಗಿರತಕ್ಕದ್ದು ಮತ್ತು ಸದರಿ ಹೆಸರಿನಿಂದ ದಾವೆ ಹೂಡತಕ್ಕದ್ದು ಮತ್ತು ದಾವೆಗೆ ಗುರಿಯಾಗತಕ್ಕದ್ದು.

(4) ಪ್ರಾಧಿಕಾರವು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ)	ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಯ ಪ್ರಭಾರದಲ್ಲಿರುವ ಮಂತ್ರಿ,	ಪದನಿಮಿತ್ತ ಅಧ್ಯಕ್ಷರು
(ಬಿ)	ಜಿಲ್ಲೆಯ ಜಿಲ್ಲಾ ಉಸ್ತುವಾರಿ ಮಂತ್ರಿ,	ಪದನಿಮಿತ್ತ ಉಪಾಧ್ಯಕ್ಷರು
(ಸಿ)	ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಭಾಗಶಃ ಅಥವಾ ಪೂರ್ಣವಾಗಿ ಪ್ರತಿನಿಧಿಸುವ ಹಾಗೂ ಅದರ ಎಲ್ಲೆಗಳೊಳಗೆ ತಮ್ಮ ಚುನಾವಣಾ ಕ್ಷೇತ್ರವನ್ನು ಹೊಂದಿರುವ ಸಂಸತ್ ಸದಸ್ಯರು ಮತ್ತು ರಾಜ್ಯ ವಿಧಾನಮಂಡಲದ ಸದಸ್ಯರು;	ಪದನಿಮಿತ್ತ ಸದಸ್ಯರು
(ಡಿ)	ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಐತಿಹಾಸಿಕ ಹಿನ್ನೆಲೆ ಮತ್ತು ಸ್ಥಳಪುರಾಣದ ಬಗ್ಗೆ ಹೆಚ್ಚಿನ ಪರಿಚಯವಿರುವ ಅತಿ ಗಣ್ಯ ವ್ಯಕ್ತಿಗಳ ಪೈಕಿ ರಾಜ್ಯ ಸರ್ಕಾರವು ನಾಮ ನಿರ್ದೇಶನ ಮಾಡಿದ ಐದಕ್ಕೆ ಮೀರದ ಸದಸ್ಯರು, ಅವರಲ್ಲಿ ಕನಿಷ್ಠ ಒಬ್ಬರು ಅನುಸೂಚಿತ ಜಾತಿ ಅಥವಾ ಅನುಸೂಚಿತ ಪಂಗಡಕ್ಕೆ ಸೇರಿದವರಾಗಿರತಕ್ಕದ್ದು ಮತ್ತು ಒಬ್ಬರು ಮಹಿಳೆಯಾಗಿರತಕ್ಕದ್ದು	ಸದಸ್ಯರು
(ಇ)	ಮುಖ್ಯ ಅಭಿಯಂತರರು (ಸಂಪರ್ಕ ಮತ್ತು ಕಟ್ಟಡ) ಲೋಕೋಪಯೋಗಿ ಇಲಾಖೆ ಅಥವಾ ಕಾರ್ಯಕಾರಿ ಅಭಿಯಂತರರ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಎಫ್)	ಸರ್ಕಾರದ ಕಾರ್ಯದರ್ಶಿ, ಆರ್ಥಿಕ ಇಲಾಖೆ ಅಥವಾ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಜಿ)	ಸರ್ಕಾರದ ಕಾರ್ಯದರ್ಶಿ, ಕಂದಾಯ ಇಲಾಖೆ (ಮುಜರಾಯಿ) ಅಥವಾ ಸರ್ಕಾರದ ಉಪ ಕಾರ್ಯದರ್ಶಿ ದರ್ಜೆಗೆ ಕಡಿಮೆಯಲ್ಲದ ಆತನ ಪ್ರತಿನಿಧಿ	ಪದನಿಮಿತ್ತ ಸದಸ್ಯರು
(ಎಚ್)	ಆಯುಕ್ತರು, ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆ, ಬೆಂಗಳೂರು;	ಪದನಿಮಿತ್ತ ಸದಸ್ಯರು
(ಐ)	ಜಿಲ್ಲಾಧಿಕಾರಿಗಳು, ಬೆಳಗಾವಿ ಜಿಲ್ಲೆ	ಪದನಿಮಿತ್ತ ಸದಸ್ಯರು
(ಜೆ)	ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತಿ, ಬೆಳಗಾವಿ ಜಿಲ್ಲೆ;	ಪದನಿಮಿತ್ತ ಸದಸ್ಯರು

(ಕೆ)	ಪ್ರಧಾನ ಅರ್ಚಕರು, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ, ಸವದತ್ತಿ.	ಪದನಿಮಿತ್ತ ಸದಸ್ಯರು
(ಎಲ್)	ಸರ್ಕಾರವು ನಾಮನಿರ್ದೇಶಿಸಿದ ವಿಗ್ರಹ ಶಾಸ್ತ್ರಗಳು ಮತ್ತು ದೇವಾಲಯದ ಮೂಲ ಸ್ವರೂಪದ ಹಲವು ವಿಧಗಳ ಶೈಲಿ, ವಿನ್ಯಾಸಗಳುಳ್ಳ ವಿಶ್ವಕರ್ಮ ವಾಸ್ತುಶಿಲ್ಪದ ಪ್ರಮುಖ ರೂಪವಾಗಿ ಹಿಂದೂ ದೇವಾಲಯ ವಾಸ್ತುಶಿಲ್ಪದ ಗುರುತರ ಜ್ಞಾನವನ್ನು ಹೊಂದಿರುವ ಒಬ್ಬ ವ್ಯಕ್ತಿ.	ಸದಸ್ಯರು
(ಎಂ)	ಪ್ರಾಧಿಕಾರದ ಕಾರ್ಯದರ್ಶಿ	ಪದನಿಮಿತ್ತ ಸದಸ್ಯ ಕಾರ್ಯದರ್ಶಿ

**4. ಪದಾವಧಿ ಮತ್ತು ಸರ್ಕಾರೇತರ ಸದಸ್ಯರುಗಳಿಗೆ ಸೇವಾ ಷರತ್ತುಗಳು.-** (1) ರಾಜ್ಯ ಸರ್ಕಾರದ ಇಚ್ಛೆಗೊಳಪಟ್ಟು, ರಾಜ್ಯ ಸರ್ಕಾರವು ನಾಮನಿರ್ದೇಶಿಸಿದ ಸರ್ಕಾರೇತರ ಸದಸ್ಯರು ಮೂರು ವರ್ಷಗಳ ಅವಧಿಗೆ ಪದಧಾರಣ ಮಾಡತಕ್ಕದ್ದು. ಅಥವಾ ಸರ್ಕಾರದ ಮುಂದಿನ ಆದೇಶದವರೆಗೆ, ಯಾವುದು ಮೊದಲೋ, ಅಂತಹ ಸಮಯದವರೆಗೆ ಅಧಿಕಾರ ಹೊಂದಿರತಕ್ಕದ್ದು:

(2) ಯಾವೊಬ್ಬ ಸರ್ಕಾರೇತರ ಸದಸ್ಯನು ತನ್ನ ಸಹಿಯೊಂದಿಗೆ ರಾಜ್ಯ ಸರ್ಕಾರಕ್ಕೆ ಬರೆಯುವ ಮೂಲಕ ತನ್ನ ಪದಕ್ಕೆ ರಾಜೀನಾಮೆ ನೀಡಬಹುದು ಆದರೆ ತನ್ನ ರಾಜೀನಾಮೆಯು ಅಂಗೀಕಾರವಾಗುವವರೆಗೂ ಪದದಲ್ಲಿ ಮುಂದುವರೆಯತಕ್ಕದ್ದು.

(3) ನಿಯಮಿಸಬಹುದಾದ ಅಂಥ ಭತ್ಯೆಗಳನ್ನು ಸರ್ಕಾರೇತರ ಸದಸ್ಯರು ಪಡೆಯತಕ್ಕದ್ದು.

(4) ಮರಣದ ಕಾರಣದಿಂದ ಯಾವುದೇ ತೆರವಾದ ಹುದ್ದೆಯ ಸಂದರ್ಭದಲ್ಲಿ ಅಥವಾ ಇಲ್ಲದಿದ್ದರೆ ಅಂಥ ಸದಸ್ಯರ ಅವಧಿಯ ಉಳಿದ ಅವಧಿಗೆ ಸರ್ಕಾರವು ಸದಸ್ಯರನ್ನು ನೇಮಿಸಬಹುದು.

#### **5. ಸದಸ್ಯತ್ವಕ್ಕೆ ಅನರ್ಹತೆ.-** ಒಬ್ಬ ವ್ಯಕ್ತಿಯು,-

(ಎ) ರಾಜ್ಯ ಸರ್ಕಾರದ ಅಭಿಪ್ರಾಯದಲ್ಲಿ ನೈತಿಕ ಅಧಃಪತನವನ್ನೊಳಗೊಳ್ಳುವ ಒಂದು ಅಪರಾಧಕ್ಕಾಗಿ ಅಪರಾಧಿ ಎಂದು ನಿರ್ದೇಶನಾಗಿದ್ದು ಕಾರಾವಾಸದ ಶಿಕ್ಷೆಗೆ ಗುರಿಯಾಗಿದ್ದರೆ; ಅಥವಾ

(ಬಿ) ಅಸ್ವಸ್ಥ ಚಿತ್ತದವನಾಗಿದ್ದರೆ ಮತ್ತು ಹಾಗೆಂದು ಸಕ್ಷಮ ನ್ಯಾಯಾಲಯದಿಂದ ಘೋಷಿತನಾಗಿದ್ದರೆ; ಅಥವಾ

(ಸಿ) ಅವಿಮುಕ್ತ ದಿವಾಳಿಯಾಗಿದ್ದರೆ; ಅಥವಾ

(ಡಿ) ಕೇಂದ್ರ ಸರ್ಕಾರದ ಅಥವಾ ರಾಜ್ಯ ಸರ್ಕಾರದ ಅಥವಾ ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವು ಒಡತನ ಹೊಂದಿರುವ ಅಥವಾ ನಿಯಂತ್ರಣ ಹೊಂದಿರುವ ಒಂದು ನಿಕಾಯ ಅಥವಾ ನಿಗಮದ ಸೇವೆಯಿಂದ ತೆಗೆದು ಹಾಕಲಾದ ಅಥವಾ ವಜಾ ಮಾಡಲಾದ ವ್ಯಕ್ತಿಯಾಗಿದ್ದರೆ; ಅಥವಾ

(ಇ) ಪ್ರಾಧಿಕಾರದ ಆದೇಶದಿಂದ ಮಾಡಲಾದ ಯಾವುದೇ ಕಾಮಗಾರಿಯಲ್ಲಿ ಅಥವಾ ಪ್ರಾಧಿಕಾರದೊಡನೆ ಅಥವಾ ಅದರ ಅಡಿಯಲ್ಲಿ ಅಥವಾ ಅದರ ಮೂಲಕ ಅಥವಾ ಅದರ ಪರವಾಗಿ ಮಾಡಿಕೊಂಡ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಸ್ವಯಂ ತಾನೇ ಅಥವಾ ಒಬ್ಬ ಪಾಲುದಾರನ ಅಥವಾ ಏಜೆಂಟಿನ ಮೂಲಕ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವುದೇ ಷೇರನ್ನು ಅಥವಾ ಹಿತಾಸಕ್ತಿಯನ್ನು ಹೊಂದಿದ್ದರೆ; ಅಥವಾ

(ಎಫ್) ಪ್ರಾಧಿಕಾರದ ಪರವಾಗಿ, ವೇತನ ಪಡೆಯುವ ನ್ಯಾಯವಾದಿಯಾಗಿ ನಿಯೋಜಿತನಾಗಿದ್ದರೆ ಅಥವಾ ಪ್ರಾಧಿಕಾರದ ವಿರುದ್ಧವಾಗಿ ನ್ಯಾಯವಾದಿಯ ನಿಯೋಜನೆಯನ್ನು ಒಪ್ಪಿಕೊಂಡಿದ್ದರೆ,

-ಅವನು ಸದಸ್ಯನಾಗಿ ನೇಮಕ ಹೊಂದಲು ಅಥವಾ ಸದಸ್ಯನಾಗಿರಲು ಅನರ್ಹನಾಗತಕ್ಕದ್ದು:

ಪರಂತು, ಒಬ್ಬ ವ್ಯಕ್ತಿಯು, ಪ್ರಾಧಿಕಾರದ ವ್ಯವಹಾರಗಳಿಗೆ ಸಂಬಂಧಪಟ್ಟ ಯಾವುದೇ ಜಾಹೀರಾತನ್ನು ಪ್ರಕಟಿಸಿರುವ ಯಾವುದೇ ವೃತ್ತ ಪತ್ರಿಕೆಯಲ್ಲಿ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂಬ ಕಾರಣ ಮಾತ್ರದಿಂದಲೇ (1)ನೇ ಉಪಪ್ರಕರಣದ (ಇ) ಖಂಡದ ಅಡಿಯಲ್ಲಿ ಅನರ್ಹನಾಗತಕ್ಕದ್ದಲ್ಲ ಅಥವಾ ಸದರಿ ಖಂಡದ ಅರ್ಥ ವ್ಯಾಪ್ತಿಯಲ್ಲಿ ಯಾವುದೇ ಕರಾರು ಅಥವಾ ನಿಯೋಜನೆಯಲ್ಲಿ ಯಾವುದೇ ಷೇರು ಅಥವಾ ಹಿತಾಸಕ್ತಿಯನ್ನು ಹೊಂದಿದ್ದಾನೆಂದು ಭಾವಿಸತಕ್ಕದ್ದಲ್ಲ.

**6. ಸದಸ್ಯನನ್ನು ತೆಗೆದು ಹಾಕುವುದು.-** (1) ರಾಜ್ಯ ಸರ್ಕಾರವು ಸದಸ್ಯರೊಬ್ಬರನ್ನು, ಆತನು,-

(ಎ) 5ನೇ ಪ್ರಕರಣದಲ್ಲಿ ಹೇಳಲಾದ ಅನರ್ಹತೆಗಳಲ್ಲಿ ಯಾವುದೇ ಅನರ್ಹತೆಗೆ ಒಳಪಟ್ಟರೆ:

ಪರಂತು ಯಾವ ಸದಸ್ಯರನ್ನೂ, ಆತ ಆ ಪ್ರಕರಣದ (1)ನೇ ಉಪ ಪ್ರಕರಣದ (ಇ) ಖಂಡದಲ್ಲಿ ಹೇಳಲಾದ ಅನರ್ಹತೆಗೆ ಒಳಗಾಗಿದ್ದಾನೆಂಬ ಕಾರಣದ ಮೇಲೆ, ಸದರಿ ಪ್ರಸ್ತಾವದ ವಿರುದ್ಧ ತನ್ನ ಅಹವಾಲನ್ನು ಸಲ್ಲಿಸಲು ಅವನಿಗೆ ಒಂದು ಅವಕಾಶವನ್ನು ಕೊಟ್ಟು ಹೊರತು, ತೆಗೆದು ಹಾಕತಕ್ಕದ್ದಲ್ಲ; ಅಥವಾ

(ಬಿ) ಕಾರ್ಯ ನಿರ್ವಹಿಸಲು ನಿರಾಕರಿಸಿದರೆ ಅಥವಾ ಕಾರ್ಯವನ್ನು ನಿರ್ವಹಿಸಲು ಅಸಮರ್ಥನಾದರೆ; ಅಥವಾ

(ಸಿ) ಪ್ರಾಧಿಕಾರಕ್ಕೆ ಮಾಹಿತಿಯನ್ನು ನೀಡದೆ ಪ್ರಾಧಿಕಾರದ ಮೂರು ನಿರಂತರ ಸಭೆಗಳಿಗೆ ಗೈರುಹಾಜರಾದರೆ:

(ಡಿ) ಆತನನ್ನು ಆ ಪದದಲ್ಲಿ ಮುಂದುವರಿಸಿದರೆ, ಸಾರ್ವಜನಿಕ ಹಿತಾಸಕ್ತಿಗೆ ಬಾಧಕ ಉಂಟಾಗುವಂತೆ ತನ್ನ ಸ್ಥಾನವನ್ನು ಆತ ದುರುಪಯೋಗಪಡಿಸಿಕೊಳ್ಳುವನೆಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟರೆ,

- ಆತನನ್ನು ಸದಸ್ಯ ಸ್ಥಾನದಿಂದ ತೆಗೆದುಹಾಕತಕ್ಕದ್ದು:

ಪರಂತು, ಯಾವ ಸದಸ್ಯನನ್ನೂ ಆತನಿಗೆ ಸದರಿ ಪ್ರಸ್ತಾವದ ವಿರುದ್ಧ ತನ್ನ ಅಹವಾಲನ್ನು ಹೇಳಿಕೊಳ್ಳಲು ಒಂದು ಅವಕಾಶವನ್ನು ಕೊಟ್ಟು ಹೊರತು, ಈ ಖಂಡದ ಅಡಿಯಲ್ಲಿ ತೆಗೆದು ಹಾಕತಕ್ಕದ್ದಲ್ಲ.

**7. ಮರು ನೇಮಕಾತಿಗೆ ಅರ್ಹತೆ.-** ಸದಸ್ಯತ್ವ ಕೊನೆಗೊಂಡ ಯಾವೊಬ್ಬ ವ್ಯಕ್ತಿಯು, 5ನೇ ಪ್ರಕರಣದಲ್ಲಿ ಹೇಳಲಾದ ಅನರ್ಹತೆಗೊಳಗಾಗಿದ್ದಾಗ ಹೊರತು, ಸದಸ್ಯನಾಗಿ ಮರುನೇಮಕ ಹೊಂದಲು ಅರ್ಹನಾಗಿರತಕ್ಕದ್ದು.

**8. ಪ್ರಾಧಿಕಾರದ ಅಧಿಕಾರಗಳು.-** (1) ಇತರ ಯಾವುದೇ ಪ್ರಾಧಿಕಾರದ ಮೂಲಕ ನೆರವೇರಿಸಬೇಕೆಂದು ಅಧಿನಿಯಮದಲ್ಲಿ ನಿರ್ದಿಷ್ಟವಾಗಿ ತಿಳಿಸಿದ ಅಂಥ ಯಾವುದೇ ಕಾರ್ಯವನ್ನು

ನೆರವೇರಿಸುವುದನ್ನು ಹೊರತುಪಡಿಸಿ, ಪ್ರಾಧಿಕಾರವು, ಈ ಅಧಿನಿಯಮದ ಆಶಯಗಳು ಮತ್ತು ಉಪಬಂಧಗಳನ್ನು ಜಾರಿಗೆ ತರಲು ತಾನು ಅವಶ್ಯವೆಂದು ಅಭಿಪ್ರಾಯ ಪಡುವಂಥ ಯಾವುದೇ ಕಾರ್ಯಗಳನ್ನು ಮಾಡಲು ಸಾಮಾನ್ಯವಾಗಿ ಅಧಿಕಾರ ಹೊಂದಿರತಕ್ಕದ್ದು.

(2) (1)ನೇ ಉಪಪ್ರಕರಣದ ಸಾಮಾನ್ಯನ್ವಯಕ್ಕೆ ಬಾಧಕವಾಗದಂತೆ ಪ್ರಾಧಿಕಾರವು ನಿಯಮಿಸಬಹುದಾದಂಥ ನಿಯಮಗಳಿಗೆ ಒಳಪಟ್ಟು, ಈ ಅಧಿನಿಯಮದ ಯಾವುದೇ ಉದ್ದೇಶವನ್ನು ನೆರವೇರಿಸಲು ಅವಶ್ಯಕ ಅಥವಾ ಯುಕ್ತವೆಂದು ತಾನು ಪರಿಗಣಿಸುವಂಥ ಎಲ್ಲ ಕರಾರುಗಳನ್ನು ಮಾಡಿಕೊಳ್ಳಲು ಮತ್ತು ನಿರ್ವಹಿಸಲು ಅಧಿಕಾರ ಹೊಂದಿರತಕ್ಕದ್ದು ಮತ್ತು ಪ್ರತಿಯೊಂದು ಕರಾರನ್ನು ಪ್ರಾಧಿಕಾರದ ಪರವಾಗಿ ಕಾರ್ಯದರ್ಶಿಯು ಮಾಡಿಕೊಳ್ಳತಕ್ಕದ್ದು:

(3) ಈ ಬಗ್ಗೆ ಒಂದು ಅನುಸರಣಾ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು,

(4) ಪ್ರಾಧಿಕಾರವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಅಧಿನಿಯಮ, 1997ರ ಉಪಬಂಧಗಳಡಿಯಲ್ಲಿ ಮಾಡಲಾದ ಅಧಿಸೂಚಿಸಲಾದಂತೆ "ಸಿ" ಪ್ರವರ್ಗದ ದೇವಸ್ಥಾನಗಳನ್ನು ದತ್ತು ತೆಗೆದುಕೊಳ್ಳುವ ಯೋಜನೆಯನ್ನು ಅನುಮೋದಿಸುವುದು ಮತ್ತು ಸದರಿ ದತ್ತು ತೆಗೆದುಕೊಳ್ಳಲು ಅಗತ್ಯವಾದ ಉಪಬಂಧಗಳನ್ನು ನಿರ್ದಿಷ್ಟಪಡಿಸುವುದು.

**9. ಪ್ರಾಧಿಕಾರದ ಉಪಸಮಿತಿ.-** (1) ಪ್ರಾಧಿಕಾರವು, ಯಾವುದೇ ನಿರ್ದಿಷ್ಟ ಉದ್ದೇಶಕ್ಕಾಗಿ, ಕಾರ್ಯದರ್ಶಿಯು ಅಧ್ಯಕ್ಷರಾಗಿರುವ ಮತ್ತು ಪ್ರಾಧಿಕಾರದ ಸದಸ್ಯರುಗಳ ಪೈಕಿ ಐವರಿಗೆ ಮೀರದಂತೆ ಇತರ ಸದಸ್ಯರಿರುವ ಒಂದು ಉಪಸಮಿತಿಯನ್ನು ರಚಿಸಬಹುದು.

(2) ಉಪಸಮಿತಿಯು, ಪ್ರಾಧಿಕಾರವು ಪ್ರತ್ಯಾಯೋಜಿಸಿದಂಥ ಪ್ರಾಧಿಕಾರದ ಅಧಿಕಾರಗಳನ್ನು ಚಲಾಯಿಸತಕ್ಕದ್ದು ಮತ್ತು ಅಂಥ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

(3) ಉಪಸಮಿತಿಯು ತಿಂಗಳಿಗೆ ಕನಿಷ್ಠಪಕ್ಷ ಒಂದು ಸಲವಾದರೂ ಸಭೆ ಸೇರತಕ್ಕದ್ದು ಮತ್ತು ವಿನಿಯಮಗಳಿಂದ ಉಪಬಂಧಿಸಬಹುದಾದಂತೆ ಅದರ ಸಭೆಯ ಕಾರ್ಯಕಲಾಪಗಳಿಗೆ ಸಂಬಂಧಿಸಿದಂಥ ಪ್ರಕ್ರಿಯಾ ನಿಯಮಗಳನ್ನು ಪಾಲಿಸತಕ್ಕದ್ದು.

**10. ಕಾರ್ಯದರ್ಶಿಯ ನೇಮಕಾತಿ.-** (1) ರಾಜ್ಯ ಸರ್ಕಾರವು, ಕರ್ನಾಟಕ ಸರ್ಕಾರ ಸಚಿವಾಲಯ ಸೇವೆ/ ಕರ್ನಾಟಕ ಆಡಳಿತ ಸೇವೆಗಳ (ಸೂಪರ್ ಟೈಮ್ ಸ್ಕೇಲ್)/ ಧರ್ಮದಾಯ ಇಲಾಖೆಯ ಎ-ದರ್ಜೆಯ ಹಿರಿಯ ಶ್ರೇಣಿಯ ಅಧಿಕಾರಿಯನ್ನು ಪ್ರಾಧಿಕಾರದ ಕಾರ್ಯದರ್ಶಿಯಾಗಿ ಮತ್ತು ಧರ್ಮದಾಯ ಇಲಾಖೆಯ ಬಿ-ದರ್ಜೆಯ ಅಧಿಕಾರಿಯನ್ನು ಪ್ರಾಧಿಕಾರದ ಉಪಕಾರ್ಯದರ್ಶಿಯಾಗಿ ನೇಮಿಸತಕ್ಕದ್ದು.

(2) ಕಾರ್ಯದರ್ಶಿಯು, ಮತ್ತು ಇತರ ಅಧಿಕಾರಿಗಳು ರಾಜ್ಯ ಸರ್ಕಾರವು ಕಾಲಕಾಲಕ್ಕೆ ನಿರ್ಧರಿಸಬಹುದಾದಂಥ ವೇತನ ಮತ್ತು ಇತರ ಭತ್ಯೆಗಳನ್ನು ಪಡೆಯತಕ್ಕದ್ದು.

(3) ರಾಜ್ಯ ಸರ್ಕಾರವು, ಕಾಲಕಾಲಕ್ಕೆ ತಾನು ಯುಕ್ತವೆಂದು ಭಾವಿಸುವ ಅಂಥ ಅವಧಿಗಾಗಿ ಕಾರ್ಯದರ್ಶಿಗೆ ರಜೆಯನ್ನು ಮಂಜೂರು ಮಾಡಬಹುದು.

**11. ಕಾರ್ಯದರ್ಶಿಯ ಅಧಿಕಾರಗಳು ಮತ್ತು ಕರ್ತವ್ಯಗಳು.-** (1) ಕಾರ್ಯದರ್ಶಿಯು, ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿ ಮತ್ತು ಆಡಳಿತಾಧಿಕಾರಿಯಾಗಿರತಕ್ಕದ್ದು.

(2) ಕಾರ್ಯದರ್ಶಿಯು, ಈ ಅಧಿನಿಯಮದ ಮೂಲಕ ಅಥವಾ ಅದರ ಅಡಿಯಲ್ಲಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಅಡಿಯಲ್ಲಿ ತನಗೆ ಪ್ರದತ್ತವಾಗಿರುವಂಥ ಪ್ರಕಾರ್ಯಗಳನ್ನು ನೆರವೇರಿಸುವುದರ ಜೊತೆಗೆ,-

(ಎ) ಪ್ರಾಧಿಕಾರದ ನಿರ್ಣಯಗಳನ್ನು ಕಾರ್ಯಗತಗೊಳಿಸತಕ್ಕದ್ದು;

(ಬಿ) ಪ್ರಾಧಿಕಾರದ ವ್ಯವಹಾರಗಳನ್ನು ನಡೆಸತಕ್ಕದ್ದು ಮತ್ತು ಪತ್ರ ವ್ಯವಹಾರಗಳನ್ನು ನಿರ್ವಹಿಸಿಕೊಂಡು ಬರತಕ್ಕದ್ದು;

(ಸಿ) ರಾಜ್ಯ ಸರ್ಕಾರವು ನಿರ್ದೇಶಿಸಬಹುದಾದ ಅಂಥ ಯೋಜನೆಗಳನ್ನು ಮತ್ತು ಕಾಮಗಾರಿಗಳನ್ನು ನೆರವೇರಿಸಿ ಕಾರ್ಯಗತಗೊಳಿಸತಕ್ಕದ್ದು ಮತ್ತು ಆ ಬಗ್ಗೆ ಅವಶ್ಯವಾಗುವ ವೆಚ್ಚಗಳನ್ನು ಮಾಡತಕ್ಕದ್ದು;

(ಡಿ) ಪ್ರಾಧಿಕಾರದ ಯೋಜನೆಗಳನ್ನು ಅನುಷ್ಠಾನಗೊಳಿಸತಕ್ಕದ್ದು;

(ಇ) ಪ್ರಾಧಿಕಾರದ ಲೆಕ್ಕಪತ್ರಗಳ ವ್ಯವಹಾರ ನಡೆಸತಕ್ಕದ್ದು ಮತ್ತು ಪ್ರಾಧಿಕಾರದ ಲೆಕ್ಕಪತ್ರಗಳನ್ನು ನಿರ್ವಹಿಸಲು ಜವಾಬ್ದಾರಾಗಿರತಕ್ಕದ್ದು;

(ಎಫ್) ಪ್ರಾಧಿಕಾರದ ಅಧಿಕಾರಿಗಳು ಮತ್ತು ನೌಕರರ ಮೇಲೆ, ಕಾರ್ಯನಿರ್ವಹಣೆ, ಆಡಳಿತ ವಿಷಯಗಳ ಸಂಬಂಧದಲ್ಲಿ ಮತ್ತು ಅಂಥ ಅಧಿಕಾರಿಗಳು ಮತ್ತು ನೌಕರರ ಸೇವಾ ವಿಷಯಗಳು ಹಾಗೂ ಅವರ ವೇತನ ಮತ್ತು ಭತ್ಯೆಗಳನ್ನು ವಿನಿಯಮನಗೊಳಿಸುವ ಬಗ್ಗೆ ಮೇಲ್ವಿಚಾರಣೆ ಹಾಗೂ ನಿಯಂತ್ರಣವನ್ನು ಹೊಂದಿರತಕ್ಕದ್ದು;

(ಜಿ) ಪ್ರಾಧಿಕಾರದ ನಡವಳಿಕೆಗಳ ಸಂಕ್ಷಿಪ್ತ ಟಿಪ್ಪಣಿಗಳ ಮತ್ತು ಯಾವುದೇ ವಿವರಪತ್ರದ ಪ್ರತಿಯನ್ನು ಅಥವಾ ರಾಜ್ಯ ಸರ್ಕಾರವು ಕಾಲಕಾಲಕ್ಕೆ ಕೋರಬಹುದಾದ ಇತರ ಮಾಹಿತಿಯನ್ನು ರಾಜ್ಯ ಸರ್ಕಾರಕ್ಕೆ ಒದಗಿಸತಕ್ಕದ್ದು; ಮತ್ತು

(ಎಚ್) ಈ ಅಧಿನಿಯಮದ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಇತರ ಕಾನೂನಿನ ಮೂಲಕ ಅಥವಾ ಅದರಡಿಯಲ್ಲಿ ತನಗೆ ಪ್ರದತ್ತವಾಗಿರುವಂಥ ಇತರ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು.

**12. ಪ್ರಾಧಿಕಾರದ ನೌಕರರು.-** (1) ನಿಯಮಿಸಬಹುದಾದ ಅಂಥ ನಿಯಮಗಳಿಗೊಳಪಟ್ಟು, ಪ್ರಾಧಿಕಾರವು, ಅಧಿನಿಯಮದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅದು ಅವಶ್ಯಕವೆಂದು ಭಾವಿಸುವಂಥ ಸಂಖ್ಯೆಯ ನೌಕರರನ್ನು ನೇಮಕ ಮಾಡಿಕೊಳ್ಳಬಹುದು:

ಪರಂತು, ರಾಜ್ಯ ಸರ್ಕಾರವು, ಈ ಅಧಿನಿಯಮದಡಿಯಲ್ಲಿ ನಿಯಮಗಳನ್ನು ರಚಿಸುವವರೆಗೆ, ಪ್ರಾಧಿಕಾರದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅರ್ಚಕರನ್ನು ಒಳಗೊಂಡಂತೆ ನೌಕರರ ನೇಮಕಾತಿ ವಿಧಾನ ಮತ್ತು ಸೇವಾ ಷರತ್ತುಗಳು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಮತ್ತು ಅದರಡಿಯಲ್ಲಿ ರಚಿಸಲಾದ ನಿಯಮಗಳ ಉಪಬಂಧಗಳ ನಿಯಂತ್ರಣದಲ್ಲಿಯೇ ಮುಂದುವರೆಯತಕ್ಕದ್ದು.

ಮತ್ತು ಪರಂತು, ರಾಜ್ಯ ಸರ್ಕಾರವು ಪ್ರಾಧಿಕಾರವು ಕೈಗೊಳ್ಳುವ ಕಾಮಗಾರಿಗಳ ನಿರ್ವಹಣೆಗಾಗಿ ಲೋಕೋಪಯೋಗಿ ಇಲಾಖೆಯಿಂದ ಕಾರ್ಯಪಾಲಕ ಅಭಿಯಂತರರನ್ನು ನೇಮಕ ಮಾಡತಕ್ಕದ್ದು ಹಾಗೂ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನಾ ಮತ್ತು ಲೆಕ್ಕಪತ್ರ ಇಲಾಖೆಯಿಂದ "ಬಿ" ದರ್ಜೆಗಿಂತ ಕಡಿಮೆಯಲ್ಲದ ದರ್ಜೆಯ ಅಧಿಕಾರಿಯನ್ನು ನಿಯೋಜನೆಯ ಮೇಲೆ ಹಣಕಾಸು

ಮತ್ತು ಲೆಕ್ಕಪತ್ರ ಸಲಹೆಗಾರರಾಗಿ ಮತ್ತು ಅಗತ್ಯವಾಗಬಹುದಾದ ಇತರೆ ಇಲಾಖೆಗಳಿಂದ ಇತರೆ ಅಧಿಕಾರಿಗಳನ್ನು ಸಹ ನೇಮಕ ಮಾಡತಕ್ಕದ್ದು.

(2) ಕಾರ್ಯಪಾಲಕ ಅಭಿಯಂತರರು ದುರಸ್ತಿ ಕಾಮಗಾರಿಗಳ ಪ್ರಗತಿ ಪುನರೀಕ್ಷಣೆ, ನೀತಿ ನಿರ್ಣಯಗಳು, ಆಧುನಿಕ ತಂತ್ರಜ್ಞಾನದ ಪರಿಚಯ, ಆಯವ್ಯಯದ ಹಂಚಿಕೆ, ಆಯವ್ಯಯದ ಪುನರೀಕ್ಷಣೆ, ಹೊರಗಿನ ಎಲ್ಲಾ ಸಂಸ್ಥೆಗಳೊಂದಿಗೆ ಸಮನ್ವಯ ಮತ್ತು ಗುಣಮಟ್ಟದ ಪರೀಕ್ಷೆಗಾಗಿ ಇಷ್ಠಾನುಸಾರ ಸ್ಥಳ ಪರಿಶೀಲನೆಯ ಸಮಗ್ರ ಮೇಲ್ವಿಚಾರಣೆ ಹಾಗೂ ಪ್ರಾಧಿಕಾರದ ವ್ಯಾಪ್ತಿಯೊಳಗೆ ಬರುವ ಕಟ್ಟಡಗಳ ನಿರ್ಮಾಣ ಅಥವಾ ನವೀಕರಣಕ್ಕೆ ನಿರಾಕ್ಷೇಪಣಾ ಪತ್ರವನ್ನು ಹೊರಡಿಸುವ ಹೊಣೆಯಿರತಕ್ಕದ್ದು.

(3) ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರರು ಕಾರ್ಯದರ್ಶಿಯ ಅಧೀನದಲ್ಲಿ ಕೆಲಸ ಮಾಡತಕ್ಕದ್ದು ಮತ್ತು ಅವರು ಹಣಕಾಸು ನಿಯಮಗಳನ್ನು ಪಾಲಿಸಿಕೊಂಡು ಬರುವಂತೆ ಹಾಗೂ ಪ್ರಾಧಿಕಾರದ ಹಣಕಾಸು ವ್ಯವಹಾರಗಳ ಬಗ್ಗೆ ವಾಸ್ತವಿಕವಾದ ಹಾಗೂ ನ್ಯಾಯವಾದ ಚಿತ್ರಣವನ್ನು ನೀಡುವಂತೆ ಲೆಕ್ಕಪತ್ರಗಳನ್ನು ಅಂದಂದಿನವರೆಗೆ ನಿರ್ವಹಿಸಿರುವುದನ್ನು ಖಚಿತಪಡಿಸಿಕೊಳ್ಳತಕ್ಕದ್ದು.

(4) (1)ನೇ ಉಪಪ್ರಕರಣದಲ್ಲಿ ಉಲ್ಲೇಖಿಸಲಾದ ನೌಕರರ ವೇತನಗಳು, ಭತ್ಯೆಗಳು ಮತ್ತು ಇತರ ಸೇವಾ ಷರತ್ತುಗಳು ನಿಯಮಿಸಬಹುದಾದಂತೆ ಇರತಕ್ಕದ್ದು.

(5) ಕಾರ್ಯದರ್ಶಿಯು, ಪ್ರಾಧಿಕಾರದ ನೌಕರರಿಗೆ ಸಂಬಂಧಿಸಿದಂತೆ ನೇಮಕಾತಿ ಮತ್ತು ಶಿಸ್ತುಪ್ರಾಧಿಕಾರಿಯಾಗಿರತಕ್ಕದ್ದು ಮತ್ತು ಪ್ರಾಧಿಕಾರದ ಸಿಬ್ಬಂದಿಯ ಮೇಲೆ ಸಾಮಾನ್ಯ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಹೊಂದಿರತಕ್ಕದ್ದು.

**13. ಪ್ರಾಧಿಕಾರದ ಅಡಿಯಲ್ಲಿನ ಸೇವೆಗೆ ಸಾಮಾನ್ಯ ಅನರ್ಹತೆಗಳು.-** ಯಾವೊಬ್ಬ ವ್ಯಕ್ತಿಯೂ, ಪ್ರಾಧಿಕಾರದ ಅಧಿಕಾರಿ ಅಥವಾ ನೌಕರನಾಗಿ ಅಲ್ಲದೆ, ಖುದ್ದಾಗಿ ಅಥವಾ ತನ್ನ ಪಾಲುದಾರನ ಮೂಲಕ ಅಥವಾ ತನ್ನ ಏಜಂಟನ ಮೂಲಕ ಪ್ರಾಧಿಕಾರದ ಯಾವುದೇ ಷೇರನ್ನು ಅಥವಾ ಪ್ರಾಧಿಕಾರವು ಮಾಡಿಕೊಂಡ ಇಲ್ಲವೇ ಅದರ ಪರವಾಗಿ ಮಾಡಿಕೊಂಡ ಯಾವುದೇ ಕರಾರಿನಲ್ಲಿ ಅಥವಾ ಪ್ರಾಧಿಕಾರದ ಅಡಿಯಲ್ಲಿನ ಯಾವುದೇ ನಿಯೋಜನೆಯಲ್ಲಿ ಹಿತಾಸಕ್ತಿಯನ್ನು ಹೊಂದಿದ್ದರೆ ಆತನು ಪ್ರಾಧಿಕಾರದ ಅಧಿಕಾರಿ ಅಥವಾ ನೌಕರನಾಗತಕ್ಕದ್ದಲ್ಲ, ಅಥವಾ ಹಾಗೆ ಉಳಿಯತಕ್ಕದ್ದಲ್ಲ.

**14. ಪ್ರಾಧಿಕಾರದ ಸಭೆಗಳು.-** (1) ಕಾರ್ಯದರ್ಶಿಯು, ಅಧ್ಯಕ್ಷರ ಪೂರ್ವಾನುಮೋದನೆಯೊಂದಿಗೆ ಮತ್ತು ಅಧ್ಯಕ್ಷರು ಯುಕ್ತವೆಂದು ಭಾವಿಸಬಹುದಾದ ಅಂಥ ಅವಧಿಗಳ ಅಂತರದಲ್ಲಿ ಮತ್ತು ಅಧ್ಯಕ್ಷರು ನಿರ್ಧರಿಸಬಹುದಾದಂಥ ಸ್ಥಳದಲ್ಲಿ ಪ್ರಾಧಿಕಾರದ ಸಭೆಗಳನ್ನು ನಡೆಸತಕ್ಕದ್ದು:

ಪರಂತು, ಪ್ರಾಧಿಕಾರವು ಒಂದು ಕ್ಯಾಲೆಂಡರ್ ವರ್ಷದಲ್ಲಿ ಕನಿಷ್ಠ ಪಕ್ಷ ನಾಲ್ಕು ಬಾರಿಯಾದರೂ ಸಭೆ ಸೇರತಕ್ಕದ್ದು.

(2) ಪ್ರತಿಯೊಂದು ಸಭೆಯಲ್ಲೂ ಅಧ್ಯಕ್ಷರು ಅಧ್ಯಕ್ಷತೆ ವಹಿಸತಕ್ಕದ್ದು ಮತ್ತು ಯಾವುದೇ ಕಾರಣದಿಂದಾಗಿ ಅಧ್ಯಕ್ಷರಿಗೆ ಯಾವುದೇ ಸಭೆಗೆ ಹಾಜರಾಗಲು ಸಾಧ್ಯವಾಗದಿದ್ದರೆ, ಉಪಾಧ್ಯಕ್ಷರು ಸಭೆಯ ಅಧ್ಯಕ್ಷತೆ ವಹಿಸತಕ್ಕದ್ದು.



(3) ಪ್ರಾಧಿಕಾರದ ತೀರ್ಮಾನಗಳನ್ನು, ಹಾಜರಿದ್ದು ಮತ ಹಾಕುವ ಸದಸ್ಯರ ಅವಿರೋಧ ಸಮ್ಮತಿಸೂಚಕ ಮತದ ಮೂಲಕ ಕೈಗೊಳ್ಳತಕ್ಕದ್ದು. ಪ್ರಾಧಿಕಾರದ ಮುಂದೆ ತೀರ್ಮಾನಕ್ಕಾಗಿ ಬಂದ, ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯಗಳಿದ್ದಲ್ಲಿ, ಕಾರ್ಯದರ್ಶಿಯು ಆ ವಿಷಯವನ್ನು ರಾಜ್ಯಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ಅಂಥ ವಿಷಯಗಳ ಬಗ್ಗೆ ರಾಜ್ಯಸರ್ಕಾರದ ತೀರ್ಮಾನವು ಅಂತಿಮ ಮತ್ತು ನಿರ್ಣಾಯಕವಾಗಿರತಕ್ಕದ್ದು.

(4) ಕಾರ್ಯದರ್ಶಿಯು ಪ್ರಾಧಿಕಾರದ ತೀರ್ಮಾನಗಳನ್ನು ಕಾರ್ಯಗತಗೊಳಿಸತಕ್ಕದ್ದು:

ಪರಂತು, ಪ್ರಾಧಿಕಾರದ ಯಾವುದೇ ನಿರ್ಣಯವು ಈ ಅಧಿನಿಯಮದ ಅಥವಾ ಯಾವುದೇ ಇತರ ಕಾನೂನಿನ ಉಪಬಂಧವನ್ನು ಅಥವಾ ಈ ಅಧಿನಿಯಮದ ಅಥವಾ ಇತರ ಯಾವುದೇ ಕಾನೂನಿನ ಅಡಿಯಲ್ಲಿ ರಚಿಸಲಾದ ಅಥವಾ ಹೊರಡಿಸಿದ ಯಾವುದೇ ನಿಯಮ ಅಥವಾ ಅಧಿಸೂಚನೆ ಅಥವಾ ವಿನಿಯಮಗಳ ಉಪಬಂಧಗಳನ್ನು ಅಥವಾ ರಾಜ್ಯಸರ್ಕಾರವು ಹೊರಡಿಸಿದ ಯಾವುದೇ ಆದೇಶವನ್ನು ಉಲ್ಲಂಘಿಸುತ್ತದೆಯೆಂದು ಅಥವಾ ಪ್ರಾಧಿಕಾರದ ಹಿತಾಸಕ್ತಿಗೆ ಅಥವಾ ಶ್ರೀ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ವಹಣೆಗೆ ಧಕ್ಕೆ ಉಂಟುಮಾಡುತ್ತದೆ ಅಥವಾ ಹಾನಿಕರವಾಗುತ್ತದೆಂದು ಕಾರ್ಯದರ್ಶಿಯು ಭಾವಿಸಿದರೆ, ಅವರು ನಿರ್ಣಯವನ್ನು ಅನುಮೋದಿಸಲಾದ ಹದಿನೈದು ದಿನಗಳ ಒಳಗಾಗಿ, ವಿಷಯದ ಬಗ್ಗೆ ಆದೇಶಗಳನ್ನು ಕೋರಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡತಕ್ಕದ್ದು ಮತ್ತು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ತಾನು ಕೈಗೊಂಡ ಕ್ರಮದ ಬಗ್ಗೆ ಪ್ರಾಧಿಕಾರಕ್ಕೆ ತಿಳಿಸತಕ್ಕದ್ದು ಮತ್ತು ಕಾರ್ಯದರ್ಶಿಯು ಕಳುಹಿಸಿಕೊಟ್ಟ ಅಂಥ ವಿಷಯದ ಬಗ್ಗೆ ರಾಜ್ಯ ಸರ್ಕಾರವು ಆದೇಶವನ್ನು ನೀಡುವವರೆಗೆ, ಕಾರ್ಯದರ್ಶಿಯು ಅಂಥ ನಿರ್ಣಯವನ್ನು ಜಾರಿಗೆ ತರಲು ಬದ್ಧರಾಗಿರತಕ್ಕದ್ದಲ್ಲ.

(5) ಪ್ರಾಧಿಕಾರವು, ಈ ಅಧಿನಿಯಮದ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು, 2002ರ ಉಪಬಂಧಗಳಿಗೆ ಅಸಂಗತವಾಗದಂತೆ, ವಿನಿಯಮಗಳ ಮೂಲಕ ತನ್ನ ಸಭೆಗಳ ಕಾರ್ಯಕಲಾಪಗಳಿಗೆ ಸಂಬಂಧಪಟ್ಟಂತೆ, ಕಾರ್ಯವಿಧಾನಗಳನ್ನು ಗೊತ್ತುಪಡಿಸಬಹುದು.

**15. ವ್ಯವಹರಣೆಗಳು ಸರಿಯಾದುದೆಂದು ಮತ್ತು ಸಿಂಧುವಾದುದೆಂದು ಪೂರ್ವಭಾವನೆ ಮಾಡುವುದು.-** ಸದಸ್ಯರಾಗಿ ಕಾರ್ಯನಿರ್ವಹಿಸುವ ಯಾವೊಬ್ಬ ವ್ಯಕ್ತಿಯ ಅನರ್ಹತೆ ಅಥವಾ ನೇಮಕಾತಿಯಲ್ಲಿನ ನ್ಯೂನತೆಯು, ಪ್ರಾಧಿಕಾರದ ಯಾವುದೇ ಕೃತ್ಯ ಅಥವಾ ನಡವಳಿಯು ಅನ್ಯಥಾ ಈ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿದ್ದರೆ, ಅಂಥ ಕೃತ್ಯ ಅಥವಾ ವ್ಯವಹರಣೆಯನ್ನು ದೂಷಿತಗೊಳಿಸುತ್ತದೆಯೆಂದು ಭಾವಿಸತಕ್ಕದ್ದಲ್ಲ.

**16. ಸುತ್ತೋಲೆಯ ಮೂಲಕ ಪ್ರಾಧಿಕಾರದ ತೀರ್ಮಾನಗಳನ್ನು ಸೂಚಿಸುವುದು.-** (1) ಅಧ್ಯಕ್ಷನು, ಯಾವುದೇ ಪ್ರಕರಣವನ್ನು ಪ್ರಾಧಿಕಾರದ ಒಂದು ಸಭೆಯಲ್ಲಿ ಚರ್ಚೆಗೆ ತರುವುದಕ್ಕೆ ಬದಲಾಗಿ, ಆ ಬಗ್ಗೆ ಅವರ ಅಭಿಪ್ರಾಯ ಕೋರಿ ಒಂದು ಟಿಪ್ಪಣಿಯನ್ನು ಪ್ರಾಧಿಕಾರದ ಸದಸ್ಯರ ನಡುವೆ ಪರಿಚಲನೆ ಮಾಡಿಸಲು ನಿರ್ದೇಶಿಸಬಹುದು. ಹಾಗೆ ಪರಿಚಲನೆ ಮಾಡಲಾದ ಟಿಪ್ಪಣಿಯಲ್ಲಿರುವ ಪ್ರಸ್ತಾವವನ್ನು ಎಲ್ಲಾ ಸದಸ್ಯರು ಅವಿರೋಧವಾಗಿ ಅನುಮೋದಿಸಿದರೆ ಅದನ್ನು ಪ್ರಾಧಿಕಾರದ ಸಮ್ಮತಿಸೂಚಕ ನಿರ್ಣಯವೆಂಬುದಾಗಿ ಭಾವಿಸತಕ್ಕದ್ದು ಮತ್ತು ತದನುಸಾರವಾಗಿ ಮುಂದಿನ ಕ್ರಮ ಕೈಗೊಳ್ಳತಕ್ಕದ್ದು. ಪ್ರಾಧಿಕಾರದ ತೀರ್ಮಾನಕ್ಕಾಗಿ ಪರಿಚಲನೆ

ಮಾಡಲಾದ ಯಾವುದೇ ನಿರ್ದಿಷ್ಟ ವಿಷಯದ ಬಗ್ಗೆ ಯಾವುದೇ ಭಿನ್ನಾಭಿಪ್ರಾಯ ವ್ಯಕ್ತವಾದರೆ, ಕಾರ್ಯದರ್ಶಿಯು, ಆ ವಿಷಯವನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು ಮತ್ತು ಆ ಬಗ್ಗೆ ರಾಜ್ಯಸರ್ಕಾರದ ತೀರ್ಮಾನವು ಅಂತಿಮವಾಗಿರತಕ್ಕದ್ದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಅಭಿಪ್ರಾಯಕ್ಕಾಗಿ ಪರಿಚಲನೆ ಮಾಡಲಾದ ಸಂದರ್ಭಗಳಲ್ಲಿ ಯಾವೊಬ್ಬ ಸದಸ್ಯರು, ಟಿಪ್ಪಣಿಯಲ್ಲಿ ನಿರ್ದಿಷ್ಟಪಡಿಸಿರುವ ದಿನಾಂಕದೊಳಗೆ ತಮ್ಮ ಅಭಿಪ್ರಾಯವನ್ನು ಕಾರ್ಯದರ್ಶಿಗೆ ತಿಳಿಸಲು ತಪ್ಪಿದರೆ, ಅಂಥ ಸದಸ್ಯರು ಸುತ್ತೋಲೆ ಕಳುಹಿಸಲಾದ ಟಿಪ್ಪಣಿಯಲ್ಲಿ ಒಳಗೊಂಡ ಪ್ರಸ್ತಾವವನ್ನು ಒಪ್ಪಿಕೊಂಡಿದ್ದಾರೆಂದು ಭಾವಿಸತಕ್ಕದ್ದು.

(3) 14ನೇ ಪ್ರಕರಣದ ಉಪಬಂಧಗಳು ಯಥೋಚಿತ ವ್ಯತ್ಯಾಸಗಳೊಂದಿಗೆ ಈ ಪ್ರಕರಣದ ಅಡಿಯಲ್ಲಿ ಪರಿಚಲನೆ ಮೂಲಕ ಕೈಗೊಂಡ, ಪ್ರಾಧಿಕಾರದ ತೀರ್ಮಾನಗಳಿಗೆ ಅನ್ವಯವಾಗತಕ್ಕದ್ದು.

(4) (1)ನೇ ಉಪಪ್ರಕರಣದ ಅಡಿಯಲ್ಲಿ ಸುತ್ತೋಲೆಗಾಗಿನ ಟಿಪ್ಪಣಿಯ ಅಂಶಗಳು, ನಿಯಮಿಸಬಹುದಾದಂತೆ ಇರತಕ್ಕದ್ದು.

**17. ಕೆಲವು ಪ್ರಕರಣಗಳಲ್ಲಿ ಪ್ರಾಧಿಕಾರದ ತೀರ್ಮಾನಗಳನ್ನು ಕೈಗೊಳ್ಳಲು ಅಧ್ಯಕ್ಷರ ಅಧಿಕಾರ.-** (1) ಯಾವೊಂದು ವಿಷಯವು, 14ನೇ ಪ್ರಕರಣದ ಅಡಿಯಲ್ಲಿ ಪ್ರಾಧಿಕಾರದ ಸಭೆ ಕರೆಯಲು ಅಗತ್ಯಪಡಿಸುವಷ್ಟು ಅಥವಾ 16ನೇ ಪ್ರಕರಣದ ಅಡಿಯಲ್ಲಿ ಸುತ್ತೋಲೆಯ ಮೂಲಕ ಪ್ರಾಧಿಕಾರವು ತೀರ್ಮಾನಿಸುವವರೆಗೂ ಕಾಯಲು ಸಾಧ್ಯವಾಗದಷ್ಟು ತುರ್ತು ಸ್ವರೂಪದಾಗಿದೆಯೆಂದು ಅಧ್ಯಕ್ಷರು ಅಭಿಪ್ರಾಯಪಟ್ಟಲ್ಲಿ ಅವರು, ತಾವು ಯುಕ್ತವೆಂದು ಭಾವಿಸುವಂಥ ಆದೇಶಗಳನ್ನು ನೀಡಬಹುದು ಹಾಗೂ 14 ಮತ್ತು 16ನೇ ಪ್ರಕರಣದ ಅಡಿಯಲ್ಲಿ ಅದನ್ನು ಪ್ರಾಧಿಕಾರದ ತೀರ್ಮಾನಗಳ ರೀತಿಯಲ್ಲಿಯೇ ಅನುಷ್ಠಾನಗೊಳಿಸತಕ್ಕದ್ದು.

(2) ಈ ಪ್ರಕರಣದ ಅಡಿಯಲ್ಲಿ ಅಧ್ಯಕ್ಷನು ತೆಗೆದುಕೊಂಡ ಪ್ರತಿಯೊಂದು ತೀರ್ಮಾನವನ್ನು ಪ್ರಾಧಿಕಾರಕ್ಕೆ, ಅದರ ಮುಂದಿನ ಸಭೆಯಲ್ಲಿ ಸ್ಥಿರೀಕರಣಕ್ಕಾಗಿ ವರದಿ ಮಾಡತಕ್ಕದ್ದು.

(3) ಅಧ್ಯಕ್ಷರ ತೀರ್ಮಾನವನ್ನು ಪ್ರಾಧಿಕಾರವು ಒಪ್ಪದಿದ್ದಲ್ಲಿ, ಅದನ್ನು ಸೂಕ್ತ ಆದೇಶಕ್ಕಾಗಿ, ಕಾರ್ಯದರ್ಶಿಯು ಸರ್ಕಾರಕ್ಕೆ ಕಳುಹಿಸತಕ್ಕದ್ದು.

### **ಅಧ್ಯಾಯ -III ಕ್ಷೇತ್ರದ ಅಭಿವೃದ್ಧಿ ಮತ್ತು ನಿರ್ವಹಣೆ**

**18. ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿ.-** (1) ಪ್ರಾಧಿಕಾರದ ವ್ಯಾಪ್ತಿಯೊಳಗೆ ಭಕ್ತಾದಿಗಳಿಗೆ ಸುರಕ್ಷತೆಯನ್ನು ಒದಗಿಸಲು ಹಾಗೂ ಭಕ್ತಾದಿಗಳಿಗೆ ಅಗತ್ಯ ಸೌಲಭ್ಯಗಳಾದ ಕಟ್ಟಡಗಳು, ರಸ್ತೆಗಳು ಮತ್ತು ಸುರಂಗ ಮಾರ್ಗಗಳು, ವಿದ್ಯುಚ್ಛಕ್ತಿ ಪೂರೈಕೆ ಮತ್ತು ನಿರ್ವಹಣೆ, ನೀರು ಪೂರೈಕೆ ಮತ್ತು ನೈರ್ಮಲೀಕರಣ, ಮನೋರಂಜನಾ ಕೇಂದ್ರಗಳ ನಿರ್ಮಾಣ ಮತ್ತು ಗ್ರಂಥಾಲಯ ಒದಗಿಸುವುದಕ್ಕೆ ಸಂಬಂಧಿಸಿದ ಪ್ರಸ್ತಾವನೆಗಳನ್ನು ಪುನರೀಕ್ಷಿಸಲು ಮತ್ತು ಸಲ್ಲಿಸಲು ಜಿಲ್ಲಾ ಮಟ್ಟದ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಯನ್ನು ರಚಿಸತಕ್ಕದ್ದು.

(2) ಜಿಲ್ಲಾ ಮಟ್ಟದ ಸಮಿತಿಯು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ)	ಜಿಲ್ಲಾಧಿಕಾರಿ, ಬೆಳಗಾವಿ	ಪದನಿಮಿತ್ತ ಅಧ್ಯಕ್ಷರು
(ಬಿ)	ಪೊಲೀಸ್ ಅಧೀಕ್ಷಕರು, ಬೆಳಗಾವಿ	ಪದನಿಮಿತ್ತ ಸದಸ್ಯರು
(ಸಿ)	ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತಿ, ಬೆಳಗಾವಿ	ಪದನಿಮಿತ್ತ ಸದಸ್ಯರು
(ಡಿ)	ಅರಣ್ಯ ಉಪ ಸಂರಕ್ಷಣಾಧಿಕಾರಿ ಬೆಳಗಾವಿ ವಲಯ	ಪದನಿಮಿತ್ತ ಸದಸ್ಯರು
(ಇ)	ಅಧೀಕ್ಷಕ ಅಭಿಯಂತರರು, ಲೋಕೋಪಯೋಗಿ ಇಲಾಖೆ, ಬೆಳಗಾವಿ	ಪದನಿಮಿತ್ತ ಸದಸ್ಯರು
(ಎಫ್)	ಉಪವಿಭಾಗಾಧಿಕಾರಿ, ಬೈಲಹೊಂಗಲ	ಪದನಿಮಿತ್ತ ಸದಸ್ಯರು
(ಜಿ)	ತಹಶೀಲ್ದಾರರು, ಸವದತ್ತಿ	ಪದನಿಮಿತ್ತ ಸದಸ್ಯರು
(ಎಚ್)	ಕಾರ್ಯನಿರ್ವಹಣಾಧಿಕಾರಿ, ಸವದತ್ತಿ ತಾಲ್ಲೂಕು ಪಂಚಾಯತಿ	ಪದನಿಮಿತ್ತ ಸದಸ್ಯರು
(ಐ)	ಉಪ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ	ಪದನಿಮಿತ್ತ ಸದಸ್ಯರು
(ಜೆ)	ಮುಖ್ಯ ಅರ್ಚಕರು, ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ	ಪದನಿಮಿತ್ತ ಸದಸ್ಯರು
(ಕೆ)	ಪ್ರಾಧಿಕಾರದ ಕಾರ್ಯದರ್ಶಿ	ಪದನಿಮಿತ್ತ ಸದಸ್ಯ ಕಾರ್ಯದರ್ಶಿ

(3) ಜಿಲ್ಲಾ ಮಟ್ಟದ ಮೇಲ್ವಿಚಾರಣಾ ಸಮಿತಿಯು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ತಮ್ಮ ಇಲಾಖೆಗಳಿಗೆ ಸಂಬಂಧಿಸಿದಂತೆ ಕೈಗೊಳ್ಳಬೇಕಾದ ಕಾಮಗಾರಿಗಳು/ಪ್ರಸ್ತಾವನೆಗಳಿಗಾಗಿ ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಗೆ ಸೂಕ್ತ ಪ್ರಸ್ತಾವನೆಗಳನ್ನು ಸಲ್ಲಿಸತಕ್ಕದ್ದು .

(4) ರಾಜ್ಯ ಮಟ್ಟದ ಸಮಿತಿಯು ಈ ಮುಂದಿನ ಸದಸ್ಯರನ್ನು ಒಳಗೊಂಡಿರತಕ್ಕದ್ದು, ಎಂದರೆ:-

(ಎ)	ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಂದಾಯ ಇಲಾಖೆ (ಮುಜರಾಯಿ)	ಪದನಿಮಿತ್ತ ಅಧ್ಯಕ್ಷರು
(ಬಿ)	ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ	ಪದನಿಮಿತ್ತ ಸದಸ್ಯರು
(ಸಿ)	ಮುಖ್ಯ ಅಭಿಯಂತರರು, ಲೋಕೋಪಯೋಗಿ ಇಲಾಖೆ	ಪದನಿಮಿತ್ತ ಸದಸ್ಯರು
(ಡಿ)	ವ್ಯವಸ್ಥಾಪಕ ನಿರ್ದೇಶಕರು, ಹುಬ್ಬಳ್ಳಿ ವಿದ್ಯುಚ್ಛಕ್ತಿ ಸರಬರಾಜು ಕಂಪನಿ	ಪದನಿಮಿತ್ತ ಸದಸ್ಯರು
(ಇ)	ಮುಖ್ಯ ಅಭಿಯಂತರರು, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ	ಪದನಿಮಿತ್ತ ಸದಸ್ಯರು
(ಎಫ್)	ಜಿಲ್ಲಾಧಿಕಾರಿ, ಬೆಳಗಾವಿ	ಪದನಿಮಿತ್ತ ಸದಸ್ಯರು
(ಜಿ)	ಪೊಲೀಸ್ ಆಯುಕ್ತರು, ಬೆಳಗಾವಿ	ಪದನಿಮಿತ್ತ ಸದಸ್ಯರು
(ಎಚ್)	ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಲ್ಲಾ ಪಂಚಾಯತಿ, ಬೆಳಗಾವಿ	ಪದನಿಮಿತ್ತ ಸದಸ್ಯರು
(ಐ)	ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ	ಪದನಿಮಿತ್ತ ಸದಸ್ಯರು
(ಜೆ)	ಪ್ರಾಧಿಕಾರದ ಕಾರ್ಯದರ್ಶಿ	ಪದನಿಮಿತ್ತ ಸದಸ್ಯ ಕಾರ್ಯದರ್ಶಿ

(5) ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಯು ಜಿಲ್ಲಾ ಮಟ್ಟದ ಸಮಿತಿಯ ಮೂಲಕ ಸಲ್ಲಿಸಿದ ಪ್ರಸ್ತಾವನೆಗಳನ್ನು ಮೇಲ್ವಿಚಾರಣೆ ನಡೆಸತಕ್ಕದ್ದು ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಮೇಲೆ ಪ್ರಾಧಿಕಾರಕ್ಕೆ ನಿರ್ದೇಶನವನ್ನು ನೀಡತಕ್ಕದ್ದು.

(6) ಜಿಲ್ಲಾ ಮಟ್ಟದ ಸಮಿತಿ ಮತ್ತು ರಾಜ್ಯ ಮಟ್ಟದ ಮೇಲ್ವಿಚಾರಣಾ ಸಮಿತಿಯು ಕನಿಷ್ಠ ಆರು ತಿಂಗಳಿಗೆ ಒಮ್ಮೆಯಾದರೂ ನಿಯಮಿಸಬಹುದಾದ ಅಂಥ ಸ್ಥಳ ಮತ್ತು ಅಂಥ ಸಮಯದಲ್ಲಿ ಸಭೆ ಸೇರತಕ್ಕದ್ದು ಮತ್ತು ಅಂಥ ಕಾರ್ಯವಿಧಾನವನ್ನು ಅಳವಡಿಸಿಕೊಳ್ಳತಕ್ಕದ್ದು.

**19. ದೇವಸ್ಥಾನದ ಚರ ಮತ್ತು ಸ್ಥಿರ ಸ್ವತ್ತುಗಳಿಗೆ ಸಂಬಂಧಿಸಿದ ಉಪಬಂಧ.-** (1) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ನಿಯಂತ್ರಿಸುವ ಯಾವುದೇ ಪದ್ಧತಿ, ರೂಢಿ ಅಥವಾ ತತ್ಕಾಲದಲ್ಲಿ ಜಾರಿಯಲ್ಲಿರುವ ಯಾವುದೇ ಕಾನೂನಿನ ಉಪಬಂಧಗಳಲ್ಲಿ ಅಥವಾ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಉಪಬಂಧಗಳಲ್ಲಿ ಏನೇ ಒಳಗೊಂಡಿದ್ದರೂ, ದೇವಸ್ಥಾನದ ಒಡೆತನ, ಆಡಳಿತ ಮತ್ತು ಆಭರಣಗಳು ಮತ್ತು ಹೊಣೆಗಾರಿಕೆಗಳನ್ನೂ ಒಳಗೊಂಡಂತೆ ಚರ ಮತ್ತು ಸ್ಥಿರ ಸ್ವತ್ತುಗಳ ಸಂಪೂರ್ಣ ನಿರ್ವಹಣೆಯು, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2024ರ ಪ್ರಾರಂಭದ ದಿನಾಂಕದಿಂದ ರಾಜ್ಯಸರ್ಕಾರದಲ್ಲಿ ನಿಹಿತವಾಗಿರತಕ್ಕದ್ದು ಮತ್ತು ತದನಂತರ ಪ್ರಾಧಿಕಾರಕ್ಕೆ ವರ್ಗಾಯಿಸತಕ್ಕದ್ದು.

(2) 12ನೇ ಪ್ರಕರಣದ (1)ನೇ ಉಪಪ್ರಕರಣಕ್ಕೆ ಒಳಪಟ್ಟು ಈ ಅಧಿನಿಯಮದ ಪ್ರಾರಂಭದ ದಿನಾಂಕದಿಂದ ದೇವಸ್ಥಾನದ ನೌಕರರ ನಿರ್ವಹಣೆಯು ಪ್ರಾಧಿಕಾರದಲ್ಲಿ ನಿಹಿತವಾಗಿರತಕ್ಕದ್ದು.

(3) ರಾಜ್ಯ ಸರ್ಕಾರವು ತಾತ್ಕಾಲಿಕ ಉಪಬಂಧಗಳನ್ನು ಮಾಡುವುದು ಯುಕ್ತವೆಂದು ಅಭಿಪ್ರಾಯಪಟ್ಟಲ್ಲಿ, ಆದೇಶದ ಮೂಲಕ ಹಾಗೆ ಮಾಡಲು ರಾಜ್ಯ ಸರ್ಕಾರವು ಸಕ್ಷಮವಾಗಿರತಕ್ಕದ್ದು.

**20. ಅಭಿವೃದ್ಧಿ ಯೋಜನೆಯನ್ನು ಸಿದ್ಧಪಡಿಸುವುದು, ಅದರ ಅನುಮೋದನೆ ಹಾಗೂ ಅದನ್ನು ಕಾರ್ಯಗತಗೊಳಿಸುವುದು.-**(1) ಪ್ರಾಧಿಕಾರವು, ಅದರ ರಚನೆಯಾದ ಮೇಲೆ, ಆದಷ್ಟು ಬೇಗನೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಅಂತಾರಾಷ್ಟ್ರೀಯ ಯಾತ್ರಾ ಸ್ಥಳವನ್ನಾಗಿ ಮತ್ತು ಸಾಂಸ್ಕೃತಿಕ ಹಾಗೂ ಪ್ರವಾಸಿ ಕೇಂದ್ರವನ್ನಾಗಿ ಮತ್ತು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಮತ್ತು ಇತರ ಅಧೀನ ದೇವತೆಗಳ ಪ್ರಚಾರದ ಕೇಂದ್ರವನ್ನಾಗಿ ಮಾಡಿ ಅಭಿವೃದ್ಧಿಗೊಳಿಸಲು ಯೋಜನೆಯನ್ನು ಸಿದ್ಧಪಡಿಸತಕ್ಕದ್ದು. ಅಭಿವೃದ್ಧಿ ಯೋಜನೆಯು ಈ ಮುಂದಿನವುಗಳನ್ನು ಒಳಗೊಂಡಿರಬಹುದು, ಎಂದರೆ:-

(ಎ) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಮತ್ತು ಪ್ರಧಾನ ದೇವತೆಗೆ ಸಂಬಂಧಪಟ್ಟ ಇತರ ದೇವಸ್ಥಾನಗಳ ನಿರ್ವಹಣೆಗಾಗಿ ಮರುಹೊದಿಕೆ (remantaling) ಕಾರ್ಯಕ್ರಮಗಳು;

(ಬಿ) ಪ್ರಾಧಿಕಾರದ ಅಭಿಪ್ರಾಯದಲ್ಲಿ ಅಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಲು ಅವಶ್ಯವಾದ ಭೂಮಿಯನ್ನು, ಭೂಸ್ವಾಧೀನ ಅಥವಾ ಖರೀದಿ, ವಿನಿಮಯದ ಮೂಲಕ ಅಥವಾ ಅನ್ಯಥಾ ಆರ್ಜಿಸುವುದಕ್ಕಾಗಿ ಪ್ರಸ್ತಾವಗಳು;

(ಸಿ) ಸಾರ್ವಜನಿಕ ಉದ್ಯಾನವನಗಳು, ಫಲಪುಷ್ಪ ತೋಟಗಳು ಅಥವಾ ಮೃಗಾಲಯಗಳು, ಕಾರಂಜಿ ಬನಗಳು, ಕೃತಕ ಜಲಪಾತಗಳು, ಕ್ರೀಡಾ ಉದ್ಯಾನವನಗಳು, ದೋಣಿ ವಿಹಾರ ಅಥವಾ

ಇತರ ಜಲ ಕ್ರೀಡಾ ಸೌಲಭ್ಯವಿರುವ ಸರೋವರಗಳನ್ನು ಅಥವಾ ಇಂಥವೇ ಪ್ರವಾಸಿಗಳಿಗೆ ಆಕರ್ಷಣೆಯನ್ನುಂಟು ಮಾಡುವಂಥ ಇತರ ಕೇಂದ್ರಗಳನ್ನು ನಿರ್ಮಿಸುವುದು;

(ಡಿ) ವಿವಿಧ ವರ್ಗದ ಪ್ರವಾಸಿಗರ ಅವಶ್ಯಕತೆ ಪೂರೈಸಲು ಭತ್ತಗಳು, ವಸತಿ ಗೃಹಗಳು, ಕಾಟೇಜುಗಳು, ಹೋಟೆಲುಗಳು, ರೆಸ್ಟೋರೆಂಟುಗಳು ಮತ್ತು ಭೋಜನಾಲಯಗಳನ್ನು ನಿರ್ಮಿಸುವುದು;

(ಇ) ಅವಶ್ಯಕ ಸಾಲು ಅಂಗಡಿಗಳನ್ನು ಅಥವಾ ವಾಣಿಜ್ಯ ಸಂಕೀರ್ಣಗಳನ್ನು ನಿರ್ಮಿಸುವುದು;

(ಎಫ್) ಆಯಕಟ್ಟಿನ ಸ್ಥಳಗಳಲ್ಲಿ ಪ್ರಾರ್ಥನಾ ಮಂದಿರಗಳ ಮತ್ತು ಧ್ಯಾನ ಮಂದಿರಗಳ ನಿರ್ಮಾಣ;

(ಜಿ) 2ನೇ ಪ್ರಕರಣದಲ್ಲಿ ಪರಿಭಾಷಿಸಲಾದಂತೆ ಸೌಕರ್ಯಗಳನ್ನು ಕಲ್ಪಿಸುವುದು;

(ಎಚ್) ಕಟ್ಟಡಗಳ ನಿರ್ಮಾಣ ಹಾಗೂ ಪುನರ್ನಿರ್ಮಾಣವೂ ಸೇರಿದಂತೆ ಎಲ್ಲಾ ಅಥವಾ ಯಾವುದೇ ಭೂಮಿಯ ವಿನ್ಯಾಸ ಮತ್ತು ಮರು ವಿನ್ಯಾಸ;

(ಐ) ಚರಂಡಿ ವ್ಯವಸ್ಥೆ, ವಿದ್ಯುಚ್ಛಕ್ತಿ ಮತ್ತು ನೀರು ಪೂರೈಕೆ ಹಾಗೂ ನೈರ್ಮಲ್ಯ ವ್ಯವಸ್ಥೆಯನ್ನು ಒದಗಿಸುವುದು;

(ಜೆ) ಪ್ರಾಧಿಕಾರವು, ಸಾಮಾನ್ಯವಾಗಿ ತನ್ನ ಯೋಜನಾ ಕಾರ್ಯಕ್ಕೆ ಅನುಕೂಲವಾಗುವಂತೆ ಮತ್ತು ಮುಖ್ಯವಾಗಿ ಉತ್ತಮ ನೀರು ಹರಿವಿನ ವ್ಯವಸ್ಥೆಯನ್ನು ಒದಗಿಸಲು, ಯಾವುದೇ ಭೂಮಿಯನ್ನು ಎತ್ತರಿಸುವುದು ಸೂಕ್ತವೆಂದು ಭಾವಿಸಿದರೆ ಅಂಥ ಭೂಮಿಯನ್ನು ಎತ್ತರಿಸುವುದು;

(ಕೆ) ರೇಣುಕಯಲ್ಲಮ್ಮ ದೇವಸ್ಥಾನ ಅಥವಾ ಅದಕ್ಕೆ ಲಗತ್ತಾಗಿರುವ ಪ್ರದೇಶದಲ್ಲಿ ಉತ್ತಮ ಗಾಳಿ-ಬೆಳಕು ದೊರಕುವಂತೆ ಖಾಲಿ ಜಾಗಗಳನ್ನು ಬಿಡುವುದು;

(ಎಲ್) ಜನರ ವಾಸಕ್ಕೆ ಯೋಗ್ಯವಲ್ಲದ ಹಾಗೂ ಅಭಿವೃದ್ಧಿ ಯೋಜನೆಗೆ ತಕ್ಕದಲ್ಲದ ಎಲ್ಲ ಕಟ್ಟಡಗಳನ್ನು ಕಡೆಹುವುದು;

(ಎಂ) ಅಡಚಣೆಯನ್ನುಂಟುಮಾಡುವ ಕಟ್ಟಡಗಳನ್ನು ಅಥವಾ ಕಟ್ಟಡಗಳ ಭಾಗಗಳನ್ನು ಕಡೆಹುವುದು;

(ಎನ್) ಕಟ್ಟಡಗಳ ನಿರ್ಮಾಣ ಮತ್ತು ಪುನರ್ನಿರ್ಮಾಣ, ಅವುಗಳ ನಿರ್ವಹಣೆ ಮತ್ತು ಸಂರಕ್ಷಣೆ;

(ಒ) 29ನೇ ಪ್ರಕರಣದಲ್ಲಿನ ಉಪಬಂಧಗಳಿಗೆ ಒಳಪಟ್ಟು, ಯೋಜನೆಯಲ್ಲಿ ಸೇರಿರುವ ಯಾವುದೇ ಸ್ವತ್ತನ್ನು ಮಾರಾಟ ಮಾಡುವುದು, ಬಾಡಿಗೆಗೆ ಕೊಡುವುದು, ಅಥವಾ ವಿನಿಮಯ ಮಾಡಿಕೊಳ್ಳುವುದು;

(ಪಿ) ಪ್ಲಾಸ್ಟಿಕ್ ಕಿವಿ ಸ್ವಚ್ಛಗೊಳಿಸುವ ಕಡ್ಡಿಗಳು, ಬಲೂನುಗಳ ಪ್ಲಾಸ್ಟಿಕ್ ಕಡ್ಡಿಗಳು, ಪ್ಲಾಸ್ಟಿಕ್ ಬಾವುಟಗಳು, ಮೀರಾಯಿ ಕಡ್ಡಿಗಳು, ಐಸ್ ಕ್ರೀಂ ಕಡ್ಡಿಗಳು, ಅಲಂಕಾರದ ಧರ್ಮಾಕೋಲ್, ತಟ್ಟೆಗಳು, ಬಟ್ಟಲುಗಳು, ಲೋಟಗಳು, ಮುಳ್ಳು ಚಮಚಗಳು, ಚಮಚಗಳು, ಚಾಕುಗಳು, ಪೈಪುಗಳು, ತಟ್ಟೆಗಳಂಥ ಚಾಕುಚಮಚಗಳು, ಸಿಹಿತಿಂಡಿ ಪೊಟ್ಟಣಗಳ ಸುತ್ತ ಹೊದಿಯುವ ಅಥವಾ ಕಟ್ಟುವ ಹೊದಿಕೆ, ಆಹ್ವಾನ ಪತ್ರಿಕೆಗಳು, ಸಿಗರೇಟು ಡಬ್ಬಿಗಳು, 100 ಮೈಕ್ರೋನ್‌ಗಳಿಗಿಂತ ಕಡಿಮೆಯ ಪ್ಲಾಸ್ಟಿಕ್‌ನ ಅಥವಾ ಪಿವಿಸಿ ಪಟಗಳು (ಬ್ಯಾನರ್), ಚಿಂದಿ ಆರಿಸು (ಸ್ಪಿರರ್ಸ್) ವವರನ್ನು ಪ್ರಾಧಿಕಾರದ ಪ್ರದೇಶದಲ್ಲಿ ಪ್ಲಾಸ್ಟಿಕ್ ಪರಿಸರನಾಶ ತಡೆಯುವುದಕ್ಕಾಗಿ ಪ್ರತಿಬಂಧಿಸುವುದು;

(ಕೂ) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರದ ಪ್ರದೇಶದಲ್ಲಿ ವರ್ಷ ಪೂರ, ಎಲ್ಲರಿಗೂ ಸುರಕ್ಷಿತ ಮತ್ತು ಸ್ವಚ್ಛ ನೀರು ಮತ್ತು ಶೌಚ ಸೌಲಭ್ಯದ ಲಭ್ಯತೆಯನ್ನು ಖಾತ್ರಿಗೊಳಿಸುವುದು;

(ಆರ್) ಪ್ರಾಧಿಕಾರದ ನೌಕರರಿಗೆ ವಸತಿ ಸೌಲಭ್ಯವನ್ನು ಒದಗಿಸುವುದು;

(ಎಸ್) ನಿಲ್ದಾಣ ಸೌಲಭ್ಯಗಳೊಂದಿಗೆ ಸಂಪರ್ಕ ಮತ್ತು ಸಾಗಣೆ ಸೌಲಭ್ಯಗಳನ್ನು ಒದಗಿಸುವುದು;

(ಟಿ) ಅಭಿವೃದ್ಧಿ ಯೋಜನೆಯ ಭೌಗೋಳಿಕ ಪ್ರದೇಶದಲ್ಲಿ ಈಗಿರುವ ಮತ್ತು ಮುಂದುವರಿಸಲು ಅನುಮತಿಸಬಹುದಾದಂಥ ಮತೀಯ ಸಂಸ್ಥೆಗಳೊಂದಿಗೆ, ಅವು ಅಭಿವೃದ್ಧಿ ಯೋಜನೆಯ ಪರಿಕಲ್ಪನೆಗೆ ಸರಿಹೊಂದುತ್ತಿರುವವರೆಗೆ ಹೊಂದಾಣಿಕೆಗಳು ಮತ್ತು ಒಪ್ಪಂದಗಳನ್ನು ಮಾಡಿಕೊಳ್ಳುವುದು; ಮತ್ತು

(ಯು) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಸಾಂಸ್ಕೃತಿಕ ಕೇಂದ್ರವಾಗಿ, ಯಾತ್ರಾ ಸ್ಥಳವಾಗಿ ಮತ್ತು ಅಂತರರಾಷ್ಟ್ರೀಯ ಪ್ರವಾಸಿ ಕೇಂದ್ರವಾಗಿ ಹಾಗೂ ಚರ್ಚಾ ಕೇಂದ್ರವಾಗಿ ಮಾಡುವ ದೃಷ್ಟಿಯಿಂದ ಹಾಗೂ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಇತರ ಪ್ರಮುಖ ಸ್ಥಳಗಳನ್ನು ರಕ್ಷಿಸಲು ಮತ್ತು ಅಭಿವೃದ್ಧಿಪಡಿಸಲು ಉಪಬಂಧ ಕಲ್ಪಿಸುವುದು ಯುಕ್ತ ಮತ್ತು ಅನುಷಂಗಿಕವೆಂದು ಪ್ರಾಧಿಕಾರವು ಅಭಿಪ್ರಾಯ ಪಡುವ ಯಾವುದೇ ಇತರ ವಿಷಯ.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಸಿದ್ಧಪಡಿಸಲಾದ ಅಭಿವೃದ್ಧಿ ಯೋಜನೆಯನ್ನು ಕಾರ್ಯದರ್ಶಿಯು ಮಾಹಿತಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸಿಕೊಡತಕ್ಕದ್ದು. ರಾಜ್ಯ ಸರ್ಕಾರವು ಮಾರ್ಪಾಡುಗಳೊಂದಿಗೆ ಅಥವಾ ಮಾರ್ಪಾಡುಗಳಿಲ್ಲದೇ ಯೋಜನೆಯನ್ನು ಅನುಮೋದಿಸಬಹುದು.

(3) ಉಪಪ್ರಕರಣ (2)ರಡಿಯಲ್ಲಿ ಅಭಿವೃದ್ಧಿ ಯೋಜನೆಯನ್ನು ಅನುಮೋದಿಸಿದ ತರುವಾಯ ರಾಜ್ಯ ಸರ್ಕಾರವು, ಪ್ರಾಧಿಕಾರದ ಶಿಫಾರಸುಗಳ ಮೇಲೆ ಯೋಜನೆಯಲ್ಲಿ ಕಾಲ ಕಾಲಕ್ಕೆ ತಾನು ಅವಶ್ಯಕವೆಂದು ಭಾವಿಸುವಂಥ ಮಾರ್ಪಾಟುಗಳನ್ನು ಮಾಡಬಹುದು.

(4) ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ, 1999 (2000ರ ಕರ್ನಾಟಕ ಅಧಿನಿಯಮ 29)ರ ಉಪಬಂಧಗಳಿಗೆ ಅನುಸಾರವಾಗಿ, ಅಭಿವೃದ್ಧಿ ಯೋಜನೆಗಳನ್ನು ಕಾರ್ಯಗತ ಗೊಳಿಸುವುದಕ್ಕಾಗಿ ಕಾಮಗಾರಿಗಳನ್ನು ಕೈಗೊಳ್ಳುವ ಮತ್ತು ವೆಚ್ಚವನ್ನು ಮಾಡುವ ಅಧಿಕಾರವನ್ನು ಪ್ರಾಧಿಕಾರವು ಹೊಂದಿರತಕ್ಕದ್ದು.

**21. ಪೂರಕ ಅಭಿವೃದ್ಧಿ ಕಾರ್ಯಗಳು.-** 20ನೇ ಪ್ರಕರಣದ ಅಡಿಯಲ್ಲಿ ಅಭಿವೃದ್ಧಿ ಯೋಜನೆಯನ್ನು ಕಾರ್ಯಗತಗೊಳಿಸಿದ ತರುವಾಯ, ಪ್ರಾಧಿಕಾರವು, ಕಾಲಕಾಲಕ್ಕೆ, ತನ್ನದೇ ಆದ ಅಥವಾ ಸಾಲ ಪಡೆದ ಹಣಕಾಸಿನ ಸಂಪನ್ಮೂಲಗಳಿಂದ ಅಥವಾ ರಾಜ್ಯ ಸರ್ಕಾರದ ನಿಧಿಗಳಿಂದ ಯಾವುದೇ ಹೊಸ ಹೆಚ್ಚುವರಿ ಅಭಿವೃದ್ಧಿ ಯೋಜನೆಗಳನ್ನು ಮಾಡಬಹುದು ಅಥವಾ ಕೈಗೊಳ್ಳಬಹುದು.

**22. ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ವಹಣೆ.-** ರಾಜ್ಯ ಸರ್ಕಾರವು, ಪ್ರಾಧಿಕಾರದ ಶಿಫಾರಸಿನ ಮೇಲೆ ಅಥವಾ ಅನ್ಯಥಾ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ವಹಣೆಗಾಗಿ ನಿಯಮಗಳ ಮೂಲಕ ಉಪಬಂಧಗಳನ್ನು ರಚಿಸತಕ್ಕದ್ದು. ಈ ಉಪಬಂಧಗಳಲ್ಲಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ನಿರ್ವಹಣೆಯು ಸೇರಿದಂತೆ, ಶ್ರೀ ರೇಣುಕಾ ಯಲ್ಲಮ್ಮ

ದೇವಸ್ಥಾನಕ್ಕೆ ಬರುವ ಭಕ್ತರು, ಯಾತ್ರಿಕರು, ಪ್ರವಾಸಿಗರು ಮತ್ತು ಇತರ ಸಂದರ್ಶಕರು ಬಳಸಿಕೊಳ್ಳಬಹುದಾದ ವಿವಿಧ ಸೌಲಭ್ಯಗಳಿಗಾಗಿ ಅವರಿಂದ ವಸೂಲು ಮಾಡಬಹುದಾದ ದರಗಳು, ಶುಲ್ಕಗಳು ಅಥವಾ ಇತರ ವೆಚ್ಚಗಳ ಸಂಗ್ರಹಣೆ ಮತ್ತು ಪ್ರಾಧಿಕಾರವು ನಿರ್ಧರಿಸಬಹುದಾದಂತೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಸ್ವತ್ತಿನ ಒಡತನದಲ್ಲಿರುವ ವ್ಯಕ್ತಿಗಳ ಅಥವಾ ಲೈಸೆನ್ಸುದಾರರಿಂದ ಲೈಸೆನ್ಸ್ ಶುಲ್ಕವನ್ನು ವಿಧಿಸುವ ಮತ್ತು ಯುಕ್ತವಾದಂಥ ಅಧಿಕಾರಗಳು, ವಸೂಲು ಮಾಡುವ ಅಧಿಕಾರ ಮುಂತಾದ ಇತರ ವಿಷಯಗಳನ್ನು ಒಳಗೊಂಡಿರತಕ್ಕದ್ದು.

**23. ಅಧಿಕಾರಗಳ ಪ್ರತ್ಯಾಯೋಜನೆ.-** (1) 37ನೇ ಪ್ರಕರಣದಡಿ ನಿಯಮಗಳನ್ನು ರಚಿಸುವ ಅಧಿಕಾರವನ್ನು ಹೊರತುಪಡಿಸಿ, ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಈ ಅಧಿನಿಯಮದ ಅಡಿಯಲ್ಲಿ ಅಥವಾ ಅದರ ಮೂಲಕ ಅದಕ್ಕೆ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು, ಯಾವುದೇ ಇತರ ಪ್ರಾಧಿಕಾರಕ್ಕೆ ಪ್ರತ್ಯಾಯೋಜಿಸಬಹುದು.

(2) 38ನೇ ಪ್ರಕರಣದಡಿಯ ವಿನಿಯಮಗಳ ರಚನಾಧಿಕಾರವನ್ನು ಹೊರತುಪಡಿಸಿ, ಪ್ರಾಧಿಕಾರವು ವಿನಿಯಮಗಳ ಮೂಲಕ, ಈ ಅಧಿನಿಯಮದ ಅಡಿಯಲ್ಲಿ ಅಥವಾ ಅದರ ಮೂಲಕ ಅದಕ್ಕೆ ಪ್ರದತ್ತವಾದ ಯಾವುದೇ ಅಧಿಕಾರಗಳನ್ನು ಕಾರ್ಯದರ್ಶಿಗೆ ಅಥವಾ ಪ್ರಾಧಿಕಾರದ ಇತರ ಅಧಿಕಾರಿಗಳಿಗೆ ಪ್ರತ್ಯಾಯೋಜಿಸಬಹುದು.

**24. ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು ಹೊರಹಾಕುವ) ಅಧಿನಿಯಮ, 1974 (1974ರ ಕರ್ನಾಟಕ ಅಧಿನಿಯಮ 32)ನ್ನು ಪ್ರಾಧಿಕಾರದ ಆವರಣಗಳಿಗೆ ಅನ್ವಯಿಸುವುದು.-** (1) ರಾಜ್ಯ ಸರ್ಕಾರವು, (2)ನೇ ಉಪಪ್ರಕರಣದ ಉಪಬಂಧಗಳಿಗೆ ಒಳಪಟ್ಟು ಅಧಿಸೂಚನೆಯ ಮೂಲಕ, ಅಂಥ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದಂಥ ದಿನಾಂಕದಿಂದ, ಕರ್ನಾಟಕ ಸಾರ್ವಜನಿಕ ಆವರಣಗಳ (ಅನಧಿಕೃತ ಅಧಿಭೋಗದಾರರನ್ನು ಹೊರಹಾಕುವ) ಅಧಿನಿಯಮ, 1974 (1974ರ ಕರ್ನಾಟಕ ಅಧಿನಿಯಮ 32)ಆ ಅಧಿನಿಯಮವು ಸಾರ್ವಜನಿಕ ಆವರಣಗಳಿಗೆ ಸಂಬಂಧಿಸಿ ಅನ್ವಯಿಸುವಂತೆ ಪ್ರಾಧಿಕಾರಕ್ಕೆ ಸೇರಿದ, ಅದರಲ್ಲಿ ನಿಹಿತವಾದ ಅಥವಾ ಅದು ಗುತ್ತಿಗೆಗೆ ತೆಗೆದುಕೊಂಡ ಆವರಣಕ್ಕೆ, ಅನ್ವಯಿಸತಕ್ಕದ್ದೆಂದು ಉಪಬಂಧ ಕಲ್ಪಿಸಬಹುದು.

(2) (1)ನೇ ಉಪಪ್ರಕರಣದ ಅಡಿಯಲ್ಲಿ ಅಧಿಸೂಚನೆಯನ್ನು ಹೊರಡಿಸಿದ ತರುವಾಯ, ಮೇಲ್ಕಂಡ ಅಧಿನಿಯಮವು ಮತ್ತು ಅದರಡಿ ರಚಿಸಿದ ನಿಯಮಗಳು ಈ ಮುಂದಿನ ಮಾಪಾಡುಗಳೊಡನೆ ಪ್ರಾಧಿಕಾರಕ್ಕೆ ಸೇರಿದ ಆವರಣಗಳಿಗೆ ಅನ್ವಯವಾಗತಕ್ಕದ್ದು, ಎಂದರೆ,-

(ಎ) ರಾಜ್ಯ ಸರ್ಕಾರವು, ತಾನು ಸೂಕ್ತವೆಂದು ಭಾವಿಸುವಂತೆ ರಾಜ್ಯ ಸರ್ಕಾರದ ಅಥವಾ ಪ್ರಾಧಿಕಾರದ ಒಬ್ಬ ಅಧಿಕಾರಿಯನ್ನು ಮೇಲ್ಕಂಡ ಅಧಿನಿಯಮದ ಉದ್ದೇಶಗಳಿಗಾಗಿ ಸಕ್ಷಮ ಅಧಿಕಾರಿ ಎಂದು ನೇಮಿಸಬಹುದು;

(ಬಿ) ಆ ಅಧಿನಿಯಮದಲ್ಲಿ ಮತ್ತು ಆ ನಿಯಮಗಳಲ್ಲಿ "ಸಾರ್ವಜನಿಕ ಆವರಣ" ಕ್ಕೆ ಮಾಡಿದ ಉಲ್ಲೇಖಗಳು ಪ್ರಾಧಿಕಾರದ ಆವರಣಗಳಿಗೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು ಮತ್ತು ಆ ಅಧಿನಿಯಮದ 6, 8, 14, 16 ಮತ್ತು 17ನೇ ಪ್ರಕರಣಗಳಲ್ಲಿ "ರಾಜ್ಯ ಸರ್ಕಾರ"ಕ್ಕೆ ಮಾಡಿದ ಉಲ್ಲೇಖಗಳು ಪ್ರಾಧಿಕಾರಕ್ಕೆ ಮಾಡಿದ ಉಲ್ಲೇಖಗಳೆಂದು ಭಾವಿಸತಕ್ಕದ್ದು.

## ಅಧ್ಯಾಯ -IV ಹಣಕಾಸು ಮತ್ತು ಸ್ವತ್ತು

**25. ಪ್ರಾಧಿಕಾರದ ನಿಧಿ.-** (1) ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ನಿಧಿಯೆಂದು ಕರೆಯಲಾಗುವ ಒಂದು ನಿಧಿಯು ಇರತಕ್ಕದ್ದು.

(2) ಸದರಿ ನಿಧಿಗೆ,-

(i) ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ಯಾವುದೇ ಸ್ಥಳೀಯ ಪ್ರಾಧಿಕಾರ ಅಥವಾ ನಿಗಮಿತವಾದ ಇಲ್ಲವೇ ನಿಗಮಿತವಲ್ಲದ ಯಾವುದೇ ನಿಕಾಯ ಅಥವಾ ಯಾವೊಬ್ಬ ವ್ಯಕ್ತಿಯು ನೀಡಿದ ಎಲ್ಲ ಅನುದಾನಗಳು, ಧನ ಸಹಾಯ, ದೇಣಿಗೆಗಳು ಮತ್ತು ದಾನಗಳನ್ನು; ಮತ್ತು

(ii) ಪ್ರಾಧಿಕಾರವು ಸಾಲ ಪಡೆದ ಮೊಬಲಗನ್ನು;

-ಜಮೆ ಮಾಡತಕ್ಕದ್ದು:

ಪರಂತು, ದೇಣಿಗೆಗಳು, ಕಾಣಿಕೆಗಳು, ಸೇವಾ ಶುಲ್ಕಗಳು ಮತ್ತು ಹುಂಡಿಯಲ್ಲಿ ದೇವರಿಗಾಗಿ ಸಲ್ಲಿಸಿದ ಇತರ ನೀಡಿಕೆಗಳನ್ನು ಪ್ರಾಧಿಕಾರದ ನಿಧಿಗೆ ಜಮಾಮಾಡತಕ್ಕದ್ದು ಮತ್ತು ಅದರಲ್ಲಿ ದೇವಸ್ಥಾನದ ನಿವ್ವಳ ಆದಾಯವನ್ನು ಪ್ರಾಧಿಕಾರವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ 17ನೇ ಪ್ರಕರಣದ ಅಡಿಯಲ್ಲಿ ಸೃಜಿಸಲಾದ ಸಾಮಾನ್ಯ ಸಂಗ್ರಹಣಾ ನಿಧಿಗೆ ಆ ಪ್ರಕರಣದಲ್ಲಿ ನಿರ್ದಿಷ್ಟಪಡಿಸಲಾದ ಅಂಥ ದರದಲ್ಲಿ ಕೊಡುಗೆ ನೀಡತಕ್ಕದ್ದು.

(3) ರಾಜ್ಯ ಸರ್ಕಾರವು ಅನ್ಯಥಾ ನಿರ್ದೇಶಿಸಿದ ಹೊರತು, ನಿಧಿಗೆ ಜಮೆಮಾಡಲಾದ ಎಲ್ಲ ಹಣವನ್ನು ಯಾವುದೇ ಅನುಸೂಚಿತ ಬ್ಯಾಂಕಿನಲ್ಲಿ ಅಥವಾ ರಾಜ್ಯ ಸರ್ಕಾರದ ಖಜಾನೆಯಲ್ಲಿ ಇರಿಸತಕ್ಕದ್ದು.

(4) ಪ್ರಾಧಿಕಾರದ ಕಾರ್ಯದರ್ಶಿಗೆ ಮತ್ತು ಇತರ ಅಧಿಕಾರಿಗಳಿಗೆ ಮತ್ತು ನೌಕರರಿಗೆ ಸಂದಾಯ ಮಾಡಬೇಕಾದ ವೇತನಗಳು, ಭತ್ಯೆಗಳು ಮತ್ತು ನಿವೃತ್ತಿವೇತನವೇನಾದರೂ ಇದ್ದಲ್ಲಿ, ಅದನ್ನೂ ಒಳಗೊಂಡಂತೆ ಪ್ರಾಧಿಕಾರದ ಆಡಳಿತಾತ್ಮಕ ವೆಚ್ಚಗಳನ್ನು ಪ್ರಾಧಿಕಾರದ ನಿಧಿಯಿಂದ ಭರಿಸತಕ್ಕದ್ದು.

**26. ನಿಧಿಯ ವಿನಿಯೋಗ.-** ನಿಧಿಯನ್ನು ಮತ್ತು ಪ್ರಾಧಿಕಾರವು ಹೊಂದಿರುವ ಅಥವಾ ಅದರಲ್ಲಿ ನಿಹಿತವಾಗಿರುವ ಎಲ್ಲ ಸ್ವತ್ತನ್ನು, ಈ ಅಧಿನಿಯಮದ ಉದ್ದೇಶಗಳನ್ನು ನೆರವೇರಿಸುವುದಕ್ಕಾಗಿ ವಿನಿಯೋಗಿಸತಕ್ಕದ್ದು.

**27. ಸರ್ಕಾರದಿಂದ ಅನುದಾನ.-** ಪ್ರಾಧಿಕಾರವು, ಅದರ ಸ್ವಂತ ಸಂಪನ್ಮೂಲಗಳ ಮಿತಿಗಳೊಳಗೆ ಸಂಬಳ ಮತ್ತು ಇತರ ಆಡಳಿತಾತ್ಮಕ ವೆಚ್ಚಗಳನ್ನು ಭರಿಸತಕ್ಕದ್ದು.

**28. ಪ್ರಾಧಿಕಾರದ ಆಯವ್ಯಯ.-** (1) ಪ್ರಾಧಿಕಾರವು, ನಿಯಮಿಸಬಹುದಾದ ಅಂಥ ದಿನಾಂಕಕ್ಕೆ ಮೊದಲು ಮತ್ತು ಅಂಥ ನಮೂನೆಯಲ್ಲಿ, ಪ್ರತಿ ವರ್ಷವೂ ಮುಂಬರುವ ಏಪ್ರಿಲ್ ಒಂದನೆಯ ದಿನಾಂಕದಂದು ಪ್ರಾರಂಭವಾಗುವ ಹಣಕಾಸು ವರ್ಷಕ್ಕಾಗಿ ತನ್ನ ಆದಾಯ ಮತ್ತು ವೆಚ್ಚದ ಆಯವ್ಯಯ ಅಂದಾಜನ್ನು ಸಿದ್ಧಪಡಿಸತಕ್ಕದ್ದು ಮತ್ತು ಮಂಜೂರಾತಿಗಾಗಿ ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು. ಪ್ರಾಧಿಕಾರವು ಅವಶ್ಯವಾದರೆ, ಯಾವುದೇ ಹಣಕಾಸು ವರ್ಷದ ಅವಧಿಯಲ್ಲಿ ಪೂರಕ ಆಯವ್ಯಯ ಅಂದಾಜುಗಳನ್ನು ಸಹ ಸಿದ್ಧಪಡಿಸಬಹುದು.



(2) ರಾಜ್ಯ ಸರ್ಕಾರವು, ಈ ಆಯವ್ಯಯ ಅಂದಾಜುಗಳನ್ನು ಮತ್ತು ಪೂರಕ ಬಜೆಟ್ ಅಂದಾಜುಗಳನ್ನು, ಅವುಗಳಲ್ಲಿ ಮಾರ್ಪಾಟುಗಳನ್ನು ಮಾಡಿ ಅಥವಾ ಮಾಡದೆ ಅನುಮೋದಿಸತಕ್ಕದ್ದು.

(3) ಅತ್ಯಂತ ತುರ್ತು ಸಂದರ್ಭಗಳಲ್ಲಿ, ಕಾರ್ಯದರ್ಶಿಯು ಒಂದು ಹಣಕಾಸು ವರ್ಷದಲ್ಲಿ ಇಪ್ಪತ್ತೈದು ಲಕ್ಷ ರೂಪಾಯಿಗಳಿಗೆ ಮೀರದಂತೆ ವೆಚ್ಚವನ್ನು, ಅಂಥ ವೆಚ್ಚವನ್ನು (2) ನೇ ಉಪಪ್ರಕರಣದ ಅಡಿಯಲ್ಲಿ ರಾಜ್ಯ ಸರ್ಕಾರವು ಅನುಮೋದಿಸಿದ ವಾರ್ಷಿಕ ಅಥವಾ ಪೂರಕ ಆಯವ್ಯಯ ಅಂದಾಜಿನಲ್ಲಿ ಸೇರಿಸಿಲ್ಲದಿದ್ದಾಗ್ಯೂ, ಮಾಡಲು ಸಕ್ಷಮರಾಗಿರತಕ್ಕದ್ದು.

(4) ಕಾರ್ಯದರ್ಶಿಯು, ಒಂದು ಬಾರಿಗೆ, ಹತ್ತು ಲಕ್ಷ ರೂಪಾಯಿಗಳ ಗರಿಷ್ಠ ಮಿತಿಗೆ ಒಳಪಟ್ಟು, ವೆಚ್ಚದ ಒಂದು ಘಟಕದಿಂದ ಇನ್ನೊಂದು ಘಟಕಕ್ಕೆ ನಿಧಿಗಳ ಪುನರ್‌ವಿನಿಯೋಗ ಮಾಡುವ ಅಧಿಕಾರವನ್ನು ಹೊಂದಿರತಕ್ಕದ್ದು.

**29. ಲೆಕ್ಕ ಪತ್ರಗಳು ಮತ್ತು ಲೆಕ್ಕಪರಿಶೋಧನೆ.-** (1) ಕಾರ್ಯದರ್ಶಿಯು, ನಿಯಮಿಸಬಹುದಾದ ಅಂಥ ಲೆಕ್ಕಪತ್ರಗಳ ಪುಸ್ತಕಗಳನ್ನು ಮತ್ತು ಇತರ ರಿಜಿಸ್ಟರುಗಳನ್ನು ನಿರ್ವಹಿಸಿಕೊಂಡು ಬರುವಂತೆ ಮಾಡತಕ್ಕದ್ದು ಮತ್ತು ನಿಯಮಿಸಲಾದ ವಿಧಾನದಲ್ಲಿ ವಾರ್ಷಿಕ ಲೆಕ್ಕಪತ್ರಗಳ ತಃಖ್ತೆಯನ್ನು ತಯಾರಿಸತಕ್ಕದ್ದು.

(2) ಪ್ರಾಧಿಕಾರದ ಹಣಕಾಸು ವರ್ಷವು ಪ್ರತಿ ಕ್ಯಾಲೆಂಡರ್ ವರ್ಷದ ಏಪ್ರಿಲ್ ಒಂದನೆಯ ದಿನಾಂಕದಂದು ಪ್ರಾರಂಭವಾಗತಕ್ಕದ್ದು ಮತ್ತು ಮುಂಬರುವ ಕ್ಯಾಲೆಂಡರ್ ವರ್ಷದ ಮಾರ್ಚ್ ಮೂವತ್ತೊಂದನೇ ದಿನಾಂಕದಂದು ಕೊನೆಗೊಳ್ಳತಕ್ಕದ್ದು.

(3) ಪ್ರಾಧಿಕಾರದ ಲೆಕ್ಕಪತ್ರಗಳನ್ನು ರಾಜ್ಯ ಲೆಕ್ಕಪತ್ರಗಳ ಇಲಾಖೆಯ ನಿಯಂತ್ರಣಾಧಿಕಾರಿಯು ವಾರ್ಷಿಕವಾಗಿ ಲೆಕ್ಕಪರಿಶೋಧನೆ ನಡೆಸತಕ್ಕದ್ದು. ಪ್ರಾಧಿಕಾರ ಅಥವಾ ರಾಜ್ಯ ಸರ್ಕಾರವು ಸಮವರ್ತಿ ಮತ್ತು ವಿಶೇಷ ಲೆಕ್ಕಪರಿಶೋಧನೆಗಾಗಿಯೂ ಆದೇಶಿಸಬಹುದು.

(4) ಲೆಕ್ಕಪರಿಶೋಧಕನು, ಲೆಕ್ಕಪರಿಶೋಧನೆಯ ಉದ್ದೇಶಗಳಿಗಾಗಿ, ಪ್ರಾಧಿಕಾರದ ಎಲ್ಲ ಲೆಕ್ಕಪತ್ರಗಳನ್ನು ಮತ್ತು ಇತರ ದಾಖಲೆಗಳನ್ನು ನೋಡುವ ಅವಕಾಶವನ್ನು ಹೊಂದಿರತಕ್ಕದ್ದು.

(5) ಪ್ರಾಧಿಕಾರವು, ಲೆಕ್ಕಪತ್ರಗಳ ವಾರ್ಷಿಕ ತಃಖ್ತೆಯನ್ನು ಮತ್ತು ಲೆಕ್ಕಪರಿಶೋಧಕನ ವರದಿಯನ್ನು ಸ್ವೀಕರಿಸಿದ ತರುವಾಯ, ಸಾಧ್ಯವಾಗಬಹುದಾದಷ್ಟು ಬೇಗನೆ, ತನ್ನ ಸಭೆಯಲ್ಲಿ ಅದನ್ನು ಪರಿಶೀಲಿಸತಕ್ಕದ್ದು ಮತ್ತು ವಾರ್ಷಿಕ ಲೆಕ್ಕಪತ್ರಗಳ ತಃಖ್ತೆ ಹಾಗೂ ಲೆಕ್ಕಪರಿಶೋಧಕನ ವರದಿಯ ಪ್ರತಿಯನ್ನು, ಲೆಕ್ಕಪರಿಶೋಧಕನು ಮಾಡಿದ ಅಭಿಪ್ರಾಯಗಳೇನಾದರೂ ಇದ್ದಲ್ಲಿ, ಅದಕ್ಕೆ ನೀಡಿದ ತನ್ನ ವಿವರಣೆ ಮತ್ತು ಲೆಕ್ಕಪರಿಶೋಧಕನು ಸೂಚಿಸಿದ ಅಕ್ರಮತೆಗಳು ಅಥವಾ ಲೋಪದೋಷಗಳೇನಾದರೂ ಇದ್ದಲ್ಲಿ, ಅವುಗಳ ಪರಿಹಾರೋಪಾಯಕ್ಕಾಗಿ ಪ್ರಾಧಿಕಾರವು ಕೈಗೊಂಡ ಕ್ರಮದ ವಿವರಣೆಗಳನ್ನು ರಾಜ್ಯ ಸರ್ಕಾರಕ್ಕೆ ಕಳುಹಿಸತಕ್ಕದ್ದು.

(6) ರಾಜ್ಯ ಸರ್ಕಾರವು, ಲೆಕ್ಕ ಪರಿಶೋಧಕನ ವರದಿಯನ್ನು ಮತ್ತು (5) ನೇ ಉಪಪ್ರಕರಣದ ಅಡಿಯಲ್ಲಿ ತನಗೆ ಸಲ್ಲಿಸಲಾದ ಇತರ ದಸ್ತಾವೇಜುಗಳನ್ನು ಪರಿಶೀಲಿಸಿದ ನಂತರ, ಪ್ರಾಧಿಕಾರಕ್ಕೆ, ಅದು ಸೂಕ್ತವೆಂದು ಭಾವಿಸುವಂಥ ನಿರ್ದೇಶನಗಳನ್ನು ನೀಡಬಹುದು ಮತ್ತು ಪ್ರಾಧಿಕಾರವು ಅಂಥ ನಿರ್ದೇಶನಗಳನ್ನು ಪಾಲಿಸತಕ್ಕದ್ದು.

**30. ವರದಿಗಳು.-** (1) ಪ್ರಾಧಿಕಾರವು, ಪ್ರತಿಯೊಂದು ಹಣಕಾಸು ವರ್ಷಕ್ಕಾಗಿ, ತನ್ನ ಕಾರ್ಯನಿರ್ವಹಣೆ ಬಗ್ಗೆ ವಾರ್ಷಿಕ ವರದಿಯೊಂದನ್ನು ತಯಾರಿಸತಕ್ಕದ್ದು ಮತ್ತು 29ನೇ ಪ್ರಕರಣದ ಅಡಿಯ ಇತರ ವರದಿಗಳೊಂದಿಗೆ ಅದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

(2) ಪ್ರಾಧಿಕಾರವು, ನಿಯಮಿಸಬಹುದಾದ ಅಂಥ ದಿನಾಂಕಕ್ಕಿಂತ ಮೊದಲು, ಅಂಥ ನಮೂನೆಯಲ್ಲಿ ಮತ್ತು ಅಂಥ ಅವಧಿಯ ಅಂತರದಲ್ಲಿ, ನಿಯಮಿಸಲಾದ ವರದಿಗಳನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸತಕ್ಕದ್ದು.

(3) ರಾಜ್ಯ ಸರ್ಕಾರವು, ಪ್ರಾಧಿಕಾರದ ಲೆಕ್ಕಪರಿಶೋಧನಾ ವರದಿ ಮತ್ತು ವಾರ್ಷಿಕ ವರದಿಯನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಇಡತಕ್ಕದ್ದು.

### **ಅಧ್ಯಾಯ -V ಸಂಕೀರ್ಣ ವಿಷಯಗಳು**

**31. ಕೆಲವು ವ್ಯಕ್ತಿಗಳು ಸಾರ್ವಜನಿಕ ನೌಕರರಾಗಿರತಕ್ಕದ್ದು.-** ಪ್ರಾಧಿಕಾರದ ಎಲ್ಲ ಸದಸ್ಯರು, ಅಧಿಕಾರಿಗಳು ಮತ್ತು ನೌಕರರನ್ನು, ಅವರು ಈ ಅಧಿನಿಯಮದ ಯಾವುದೇ ಉಪಬಂಧಗಳ ಅನುಸರಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವಾಗ ಅಥವಾ ಕಾರ್ಯನಿರ್ವಹಿಸುತ್ತಿರುವರೆಂದು ತಾತ್ಕಾಲಿಕವಾದಾಗ ಅವರನ್ನು ಭಾರತ ನ್ಯಾಯ ಸಂಹಿತೆ, 2023ರ 2ನೇ ಪ್ರಕರಣದ (28)ನೇ ಖಂಡದ ಅರ್ಥವ್ಯಾಪ್ತಿಯೊಳಗೆ ಸಾರ್ವಜನಿಕ ನೌಕರರು ಎಂಬುದಾಗಿ ಭಾವಿಸತಕ್ಕದ್ದು.

**32. ಈ ಅಧಿನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಕ್ರಮದ ರಕ್ಷಣೆ.-** ಈ ಅಧಿನಿಯಮದ ಅಡಿಯಲ್ಲಿ ಸದ್ಭಾವನೆಯಿಂದ ಕೈಗೊಂಡ ಅಥವಾ ಕೈಗೊಳ್ಳಲು ಉದ್ದೇಶಿಸಿದ ಯಾವುದೇ ಕೃತ್ಯಕ್ಕಾಗಿ, ಯಾವೊಬ್ಬ ವ್ಯಕ್ತಿಯ ವಿರುದ್ಧ ಯಾವುದೇ ದಾವೆ, ಪ್ರಾಸಿಕ್ಯೂಷನ್ ಅಥವಾ ಇತರೆ ಕಾನೂನು ವ್ಯವಹಾರಗಳನ್ನು ಹೂಡಲು ಅವಕಾಶವಿರತಕ್ಕದ್ದಲ್ಲ.

**33. ಕರ್ತವ್ಯ ನಿರ್ವಹಣೆಯಲ್ಲಿ ಲೋಪ.-** (1) ಈ ಅಧಿನಿಯಮದಿಂದ ಅಥವಾ ಅದರ ಅಡಿಯಲ್ಲಿ ವಿಧಿಸಲಾದ ಯಾವುದೇ ಕರ್ತವ್ಯದ ನಿರ್ವಹಣೆಯನ್ನು ಪ್ರಾಧಿಕಾರವು ಮಾಡಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಮನವರಿಕೆಯಾದರೆ, ಆ ಕರ್ತವ್ಯದ ನಿರ್ವಹಣೆಗಾಗಿ ಅದು ಒಂದು ಅವಧಿಯನ್ನು ನಿಗದಿಪಡಿಸತಕ್ಕದ್ದು.

(2) ಕರ್ತವ್ಯ ನಿರ್ವಹಣೆಗಾಗಿ ಹಾಗೆ ನಿಗದಿಪಡಿಸಿದ ಅವಧಿಯೊಳಗೆ ಅಂಥ ಕರ್ತವ್ಯ ನಿರ್ವಹಣೆ ಮಾಡುವಲ್ಲಿ ಪ್ರಾಧಿಕಾರವು ವಿಫಲವಾಗಿದೆ ಅಥವಾ ನಿರ್ಲಕ್ಷ್ಯ ತೋರಿದೆ ಎಂದು ರಾಜ್ಯ ಸರ್ಕಾರವು ಅಭಿಪ್ರಾಯಪಟ್ಟರೆ, 3ನೇ ಪ್ರಕರಣದಲ್ಲಿ ಏನೇ ಇದ್ದರೂ, ಪ್ರಾಧಿಕಾರವನ್ನು ರದ್ದುಗೊಳಿಸುವುದು ಮತ್ತು ಅದನ್ನು ನಿಯಮಿಸಲಾದ ರೀತಿಯಲ್ಲಿ ಪುನಃ ರಚಿಸುವುದು ರಾಜ್ಯ ಸರ್ಕಾರಕ್ಕೆ ಕಾನೂನುಸಮ್ಮತವಾಗಿರತಕ್ಕದ್ದು.

(3) ಪ್ರಾಧಿಕಾರವನ್ನು ರದ್ದುಪಡಿಸಿದ ತರುವಾಯ ಮತ್ತು ಅದನ್ನು ಪುನಾರಚಿಸುವವರೆಗೆ ಈ ಅಧಿನಿಯಮದ ಅಡಿಯಲ್ಲಿನ ಪ್ರಾಧಿಕಾರದ ಅಧಿಕಾರಗಳು, ಕರ್ತವ್ಯಗಳು ಮತ್ತು ಪ್ರಕಾರ್ಯಗಳನ್ನು

ರಾಜ್ಯ ಸರ್ಕಾರ ಅಥವಾ ಈ ಉದ್ದೇಶಕ್ಕಾಗಿ ರಾಜ್ಯ ಸರ್ಕಾರವು ನೇಮಕ ಮಾಡಬಹುದಾದಂಥ ಅಧಿಕಾರಿ ಅಥವಾ ಅಧಿಕಾರಿಗಳು ನಿರ್ವಹಿಸತಕ್ಕದ್ದು.

**34. ಪ್ರಾಧಿಕಾರದ ವಿಘಟನೆ.-** (1) ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ಆ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಬಹುದಾದ ದಿನಾಂಕದಿಂದ ಜಾರಿಗೆ ಬರುವಂತೆ, ಪ್ರಾಧಿಕಾರವು ವಿಘಟಿತವಾಗತಕ್ಕದ್ದೆಂದು ಘೋಷಿಸಬಹುದು:

ಪರಂತು, ಅಂಥ ಯಾವುದೇ ಘೋಷಣೆಯನ್ನು, ಆ ಅಭಿಪ್ರಾಯದ ಒಂದು ನಿರ್ಣಯವನ್ನು ರಾಜ್ಯ ವಿಧಾನಮಂಡಲದ ಉಭಯ ಸದನಗಳ ಮುಂದೆ ಮಂಡಿಸಿ ಅವುಗಳು ಅದನ್ನು ಅನುಮೋದಿಸಿದ ಹೊರತು, ರಾಜ್ಯ ಸರ್ಕಾರವು ಮಾಡತಕ್ಕದ್ದಲ್ಲ.

(2) (1)ನೇ ಉಪಪ್ರಕರಣದ ಅಡಿಯಲ್ಲಿನ ಅಧಿಸೂಚನೆಯಲ್ಲಿ ನಿರ್ದಿಷ್ಟಪಡಿಸಿದ ದಿನಾಂಕದಿಂದ ಪರಿಣಾಮಕಾರಿಯಾಗುವಂತೆ,-

(ಎ) ಪ್ರಾಧಿಕಾರದಲ್ಲಿ ನಿಹಿತವಾದ ಮತ್ತು ಅದರಿಂದ ವಸೂಲಾಗತಕ್ಕ ಎಲ್ಲ ಸ್ವತ್ತುಗಳು, ನಿಧಿಗಳು ಮತ್ತು ಬಾಕಿಗಳು ರಾಜ್ಯ ಸರ್ಕಾರದಲ್ಲಿ ನಿಹಿತವಾಗತಕ್ಕದ್ದು ಮತ್ತು ಅದು ವಸೂಲಿ ಮಾಡಬಹುದಾಗಿರತಕ್ಕದ್ದು.

(ಬಿ) ಪ್ರಾಧಿಕಾರದ ವಿರುದ್ಧ ಜಾರಿಮಾಡಬಹುದಾದ ಎಲ್ಲ ಹೊಣೆಗಳು, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ನಿಹಿತವಾದ ಮತ್ತು ಅದರಿಂದ ವಸೂಲಿಯಾದ ಸ್ವತ್ತು, ನಿಧಿ ಮತ್ತು ಬಾಕಿಗಳಷ್ಟರ ಮಟ್ಟಿಗೆ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ವಿರುದ್ಧ ಜಾರಿಯಾಗಬಹುದಾಗಿರತಕ್ಕದ್ದು.

**35. ರಾಜ್ಯ ಸರ್ಕಾರದ ನಿಯಂತ್ರಣ.-** (1) ಪ್ರಾಧಿಕಾರದ ಎಲ್ಲ ಕಾರ್ಯಚಟುವಟಿಕೆಗಳು ಮತ್ತು ವ್ಯವಹಾರಗಳ ಮೇಲೆ ರಾಜ್ಯ ಸರ್ಕಾರವು ಸಾಮಾನ್ಯ ಆಡಳಿತಾತ್ಮಕ ನಿಯಂತ್ರಣ ಮತ್ತು ಮೇಲ್ವಿಚಾರಣೆಯನ್ನು ಹೊಂದಿರತಕ್ಕದ್ದು.

(2) ರಾಜ್ಯ ಸರ್ಕಾರವು, ಪ್ರಾಧಿಕಾರದ ಕಾರ್ಯದರ್ಶಿಯ ಅಥವಾ ಪ್ರಾಧಿಕಾರದ ಅಧೀನದ ಯಾವೊಬ್ಬ ಅಧಿಕಾರಿಯ ಯಾವುದೇ ವ್ಯವಹರಣೆಗಳ ದಾಖಲೆಗಳನ್ನು, ಅಂಥ ವ್ಯವಹರಣೆಗಳ ಸರಿಯಾಗಿರುವಿಕೆ, ಕಾನೂನು ಬದ್ಧತೆ ಅಥವಾ ಔಚಿತ್ಯಗಳ ಬಗ್ಗೆ ತಾನು ಮನದಟ್ಟು ಮಾಡಿಕೊಳ್ಳುವ ಉದ್ದೇಶಕ್ಕಾಗಿ ತರಿಸಿಕೊಳ್ಳಬಹುದು ಮತ್ತು ಅವುಗಳ ಬಗ್ಗೆ ಅಧಿನಿಯಮದ ಉಪಬಂಧಗಳಿಗೆ ಅನುಸಾರವಾಗಿ ಆದೇಶಗಳನ್ನು ಹೊರಡಿಸಬಹುದು:

ಪರಂತು, ಸರ್ಕಾರದ ಆದೇಶದಿಂದ ಬಾಧಿತರಾದ ವ್ಯಕ್ತಿಗಳಿಗೆ ಸೂಕ್ತ ಕಾಲಾವಕಾಶವನ್ನು ನೀಡದ ಹೊರತು ಸರ್ಕಾರವು ಯಾವುದೇ ಆದೇಶವನ್ನು ಹೊರಡಿಸತಕ್ಕದ್ದಲ್ಲ ಅಥವಾ ಮಾರ್ಪಡಿಸತಕ್ಕದ್ದಲ್ಲ ಅಥವಾ ರದ್ದು ಮಾಡತಕ್ಕದ್ದಲ್ಲ.

**36. ನಿರ್ದೇಶನಗಳನ್ನು ನೀಡುವುದಕ್ಕೆ ರಾಜ್ಯ ಸರ್ಕಾರದ ಅಧಿಕಾರ.-** ರಾಜ್ಯ ಸರ್ಕಾರವು, ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ತಾನು ಅವಶ್ಯಕ ಮತ್ತು ಸಮಯೋಚಿತವೆಂದು ಅಭಿಪ್ರಾಯ ಪಡುವಂಥ ನಿರ್ದೇಶನಗಳನ್ನು ಪ್ರಾಧಿಕಾರಕ್ಕೆ

ಕೊಡಬಹುದು ಮತ್ತು ಅಂಥ ನಿರ್ದೇಶನಗಳನ್ನು ಪಾಲಿಸುವುದು ಪ್ರಾಧಿಕಾರದ ಕರ್ತವ್ಯವಾಗಿರತಕ್ಕದ್ದು.

**37. ನಿಯಮಗಳ ರಚನಾಧಿಕಾರ.-** (1) ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕಾಗಿ ರಾಜ್ಯ ಸರ್ಕಾರವು, ಅಧಿಸೂಚನೆಯ ಮೂಲಕ, ನಿಯಮಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಮೇರೆಗೆ ರಚಿಸಲಾದ ಪ್ರತಿಯೊಂದು ನಿಯಮವನ್ನು ರಚಿಸಿದ ತರುವಾಯ, ಆದಷ್ಟು ಬೇಗನೆ, ರಾಜ್ಯ ವಿಧಾನಮಂಡಲದ ಪ್ರತಿಯೊಂದು ಸದನದ ಮುಂದೆ, ಅದು ಅಧಿವೇಶನದಲ್ಲಿರುವಾಗ, ಒಂದು ಅಧಿವೇಶನದಲ್ಲಿ ಅಥವಾ ಎರಡು ಅಥವಾ ಹೆಚ್ಚಿನ ನಿರಂತರ ಅಧಿವೇಶನಗಳಲ್ಲಿ ಅಡಕವಾಗಬಹುದಾದ ಒಟ್ಟು ಮೂವತ್ತು ದಿನಗಳ ಅವಧಿಯವರೆಗೆ ಮಂಡಿಸತಕ್ಕದ್ದು ಮತ್ತು ಮೇಲೆ ಹೇಳಿದ ಅಧಿವೇಶನಗಳ ಅಥವಾ ನಿರಂತರ ಅಧಿವೇಶನಗಳ ನಿಕಟ ತರುವಾಯದ ಅಧಿವೇಶನದ ಮುಕ್ತಾಯಕ್ಕೆ ಮೊದಲು ಆ ನಿಯಮದಲ್ಲಿ ಯಾವುದೇ ಮಾರ್ಪಾಟನ್ನು ಮಾಡಬೇಕೆಂದು ಎರಡೂ ಸದನಗಳೂ ಒಪ್ಪಿದರೆ ಅಥವಾ ಆ ನಿಯಮವನ್ನು ಮಾಡಕೂಡದೆಂದು ಎರಡೂ ಸದನಗಳೂ ಒಪ್ಪಿದರೆ ಆ ನಿಯಮವು ಆ ಮಾರ್ಪಾಟನ್ನು ಅಥವಾ ರದ್ದತಿಯನ್ನು ಅಧಿಸೂಚಿಸಿದ ದಿನಾಂಕದಿಂದ ಅಂಥ ಮಾರ್ಪಾಟಾದ ರೂಪದಲ್ಲಿ ಮಾತ್ರ ಪರಿಣಾಮಕಾರಿಯಾಗಿರತಕ್ಕದ್ದು ಅಥವಾ ಸಂದರ್ಭಾನುಸಾರ, ಪರಿಣಾಮಕಾರಿ ಯಾಗಿರತಕ್ಕದ್ದಲ್ಲ; ಆದಾಗ್ಯೂ ಅಂಥ ಯಾವುದೇ ಮಾರ್ಪಾಟು ಅಥವಾ ರದ್ದತಿಯು ಆ ನಿಯಮದ ಮೇರೆಗೆ ಹಿಂದೆ ಮಾಡಿದ ಯಾವುದೇ ಕಾರ್ಯದ ಮಾನ್ಯತೆಗೆ ಬಾಧಕವಾಗತಕ್ಕದ್ದಲ್ಲ.

**38. ವಿನಿಯಮಗಳ ರಚನಾಧಿಕಾರ.-** ಪ್ರಾಧಿಕಾರವು, ಈ ಅಧಿನಿಯಮದ ಉಪಬಂಧಗಳಿಗೆ ಮತ್ತು 37ನೇ ಪ್ರಕರಣದ ಅಡಿಯಲ್ಲಿ ರಚಿಸಲಾದ ನಿಯಮಗಳಿಗೆ ಒಳಪಟ್ಟು ಮತ್ತು ರಾಜ್ಯ ಸರ್ಕಾರದ ಪೂರ್ವ ಮಂಜೂರಾತಿಯೊಂದಿಗೆ ಈ ಅಧಿನಿಯಮದ ಉದ್ದೇಶಗಳನ್ನು ಕಾರ್ಯಗತಗೊಳಿಸುವುದಕ್ಕೆ ಅಧಿಸೂಚನೆಯ ಮೂಲಕ ವಿನಿಯಮಗಳನ್ನು ರಚಿಸಬಹುದು.

**39. ಅಧಿನಿಯಮದ ಅಧ್ಯಾರೋಹಿ ಪರಿಣಾಮ.-** ನ್ಯಾಯಾಲಯದ ಅಥವಾ ಇತರ ಪ್ರಾಧಿಕಾರದ ಯಾವುದೇ ಸಂಧಾನ, ಒಪ್ಪಂದ, ಯೋಜನೆ, ತೀರ್ಪು, ಡಿಕ್ರಿ ಅಥವಾ ಆದೇಶ ಅಥವಾ ಯಾವುದೇ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಪಾಲಿಸುತ್ತಿರುವ ರೂಢಿ, ಆಚರಣೆಯಲ್ಲಿ ಏನೇ ಇದ್ದರೂ, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ನಿಯಮಗಳು 2002ರ ಉಪಬಂಧಗಳು, ಈ ಅಧಿನಿಯಮವು ಪ್ರಾರಂಭವಾದ ತರುವಾಯವೂ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಉಪಬಂಧಗಳ ಅಡಿಯಲ್ಲಿ ಅಧಿಸೂಚಿತ ಸಂಸ್ಥೆಗಳಾಗಿ ಉಳಿಯುವ, ಶ್ರೀ ರೇಣುಕ ಯಲ್ಲಮ್ಮ

ದೇವಸ್ಥಾನ, ಶ್ರೀ ರೇಣುಕ ಯಲ್ಲಮ್ಮ ದೇವಸ್ಥಾನ ಆಡಳಿತ ಮತ್ತು ಧಾರ್ಮಿಕ ಆಚರಣೆಗಳಿಗೆ ಸಂಬಂಧಿಸಿರುವಷ್ಟರ ಮಟ್ಟಿಗೆ, ಪ್ರಭಾವವುಳ್ಳದ್ದಾಗಿರತಕ್ಕದ್ದು.

**40. ಪ್ರಾಧಿಕಾರದ ರಚನೆಯ ತತ್ವರಿಣಾಮಗಳು.-** ಈ ಅಧಿನಿಯಮದಲ್ಲಿ ಏನೇ ಒಳಗೊಂಡಿದ್ದರೂ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2023ರ ಅಡಿ ಪ್ರಾಧಿಕಾರವು ರಚನೆಯಾದ ದಿನಾಂಕದಿಂದ ಅಂಥ ಪ್ರಾಧಿಕಾರವು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಸಂಬಂಧಿಸಿದಂತೆ ಸ್ಥಳೀಯ ಪ್ರಾಧಿಕಾರವಾಗಿರತಕ್ಕದ್ದು ಮತ್ತು ಅಂಥ ಪ್ರಾಧಿಕಾರವು ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ರಚನೆಯಾದ ಸ್ಥಳೀಯ ಯೋಜನಾ ಪ್ರಾಧಿಕಾರದಂತೆಯೇ ಅಧಿಕಾರಗಳನ್ನು, ಪ್ರಕಾರ್ಯಗಳನ್ನು ಮತ್ತು ಕರ್ತವ್ಯಗಳನ್ನು ಈ ಅಧಿನಿಯಮದಡಿಯಲ್ಲಿ ನಿರ್ವಹಿಸತಕ್ಕದ್ದು.

**41. ತೊಂದರೆಗಳ ನಿವಾರಣೆ.-** (1) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೆ ತರುವಲ್ಲಿ, ಯಾವುದೇ ತೊಂದರೆ ಉದ್ಭವಿಸಿದರೆ, ಈ ಅಧಿನಿಯಮದ ಪ್ರಾರಂಭದ ನಿಕಟ ಪೂರ್ವದಲ್ಲಿ ಜಾರಿಯಲ್ಲಿರುವ ಅಧಿನಿಯಮಗಳ ಉಪಬಂಧಗಳಿಂದ ಸದರಿ ಉಪಬಂಧಗಳ ಪರಿವರ್ತಿತ ಪರಿಣಾಮಗಳು ಉಂಟಾದರೆ ರಾಜ್ಯ ಸರ್ಕಾರವು ಅಧಿಸೂಚನೆಗಳ ಮೂಲಕ ತೊಂದರೆಗಳನ್ನು ನಿವಾರಿಸುವುದಕ್ಕಾಗಿ ಅವಶ್ಯಕವೆಂದು ಕಂಡು ಬರುವ ಅಥವಾ ಯುಕ್ತ ಉಪಬಂಧಗಳನ್ನು ರಚಿಸಬಹುದು.

(2) ಈ ಅಧಿನಿಯಮದ ಉಪಬಂಧಗಳನ್ನು ಜಾರಿಗೆ ತರುವಲ್ಲಿ, ಯಾವುದೇ ತೊಂದರೆ ಉದ್ಭವಿಸಿದರೆ, ರಾಜ್ಯ ಸರ್ಕಾರವು ಅಧಿಸೂಚನೆಯ ಮೂಲಕ ಈ ಅಧಿನಿಯಮದ ಉಪಬಂಧಗಳಿಗೆ ಮತ್ತು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ, 1997 (2001ರ ಕರ್ನಾಟಕ ಅಧಿನಿಯಮ 33)ರ ಉಪಬಂಧಗಳಿಗೆ ಅಸಂಗತವಾಗಿರದಂತೆ, ತೊಂದರೆಯ ನಿವಾರಣೆಗಾಗಿ ಅವಶ್ಯಕ ಮತ್ತು ಯುಕ್ತವೆಂದು ಕಂಡುಬರುವಂಥ ಉಪಬಂಧಗಳನ್ನು ಮಾಡಬಹುದು.

(3) (1) ಮತ್ತು (2)ನೇ ಉಪಪ್ರಕರಣದ ಅಡಿಯಲ್ಲಿನ ಯಾವುದೇ ಅಧಿಸೂಚನೆಯ ಮೂಲಕ ಮಾಡಲಾದ ಉಪಬಂಧಗಳು ಈ ಅಧಿನಿಯಮದಲ್ಲಿ ಅಧಿನಿಯಮಿತವಾಗಿದ್ದರೆ ಹೇಗೋ ಹಾಗೆ ಪರಿಣಾಮಕಾರಿಯಾಗಿರತಕ್ಕದ್ದು ಮತ್ತು ಅಂಥ ಯಾವುದೇ ಅಧಿಸೂಚನೆಯನ್ನು, ಗೊತ್ತುಪಡಿಸಲಾದ ದಿನಕ್ಕಿಂತ ಮುಂಚಿನದಲ್ಲದ ಯಾವುದೇ ದಿನಾಂಕಕ್ಕೆ ಪೂರ್ವಾನ್ವಯವಾಗಿರುವಂತೆ ಮಾಡಬಹುದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ,

**ಜಿ. ಶ್ರೀಧರ್**

ಸರ್ಕಾರದ ಕಾರ್ಯದರ್ಶಿ,  
ಸಂಸದೀಯ ವ್ಯವಹಾರಗಳು ಮತ್ತು  
ಶಾಸನ ರಚನೆ ಇಲಾಖೆ.

**PARLIAMENTARY AFFAIRS AND LEGISLATION SECRETARIAT  
NOTIFICATION**

**NO.DPAL 50 SHASHANA 2024, BENGALURU, DATED: 10.09.2024**

ಭಾರತ ಸಂವಿಧಾನದ ಅನುಚ್ಛೇದ 348ರ ಖಂಡ (3)ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2024 (2024ರ ಕರ್ನಾಟಕ ಅಧಿನಿಯಮ ಸಂಖ್ಯೆ:44) ರ ಭಾಷಾಂತರವನ್ನು ಅಧಿಕೃತ ಆಂಗ್ಲ ಪಠ್ಯವೆಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ (ಭಾಗ IV) ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,

**KARNATAKA ACT NO.44 OF 2024**

**(First Published in the Karnataka Gazette Extra-ordinary on the 10<sup>th</sup> day of September, 2024)**

**SRI RENUKA YELLAMMA TEMPLE DEVELOPMENT AUTHORITY BILL 2024**

(Received the assent of the Governor on the 6<sup>th</sup> day of September, 2024)

An Act to establish an Authority to develop and maintain Sri Renuka Yellamma temple, in Savadatti taluk, Belagavi District.

Whereas it is expedient to establish an Authority to develop and maintain Sri Renuka Yellamma temple, in Savadatti taluk, Belagavi District into an international pilgrim, cultural and tourist centre and also to maintain it and for the matters connected there with or incidental thereto;

Be it enacted by the Karnataka State Legislature in the Seventy Fifth year of the Republic of India as follows:-

**CHAPTER-I  
PRELIMINARY**

**1. Short title, extent and commencement.-** (1) This Act may be called Sri Renuka Yellamma Temple Development Authority Act, 2024.

(2) It extends to the area of Sri Renuka Yellamma Temple as defined in clause (f) of section 2.

(3) It shall come into force from such date as the State Government may, by notification, appoint and different dates may be appointed for different provisions of the Act.

**2. Definitions.-** In this Act, unless the context otherwise requires,-

(a) "amenity" includes roads, streets, sub-ways, lighting, drainage, sanitation, electricity and water supply or other convenience, public works, market places, post office, bank, hospitals, dispensary, police station, fair price shop, milk booth, library, recreation centers, service stations of any public utility service authorised by the Authority or other facility; and such other amenity as the State Government may, by notification, specify;

(b) "Authority" means Sri Renuka Yellamma Temple Development Authority constituted under section 3;

(c) "Chairman" means the Chairman of the Authority;

- (d) "Committee" means the District Level Committee and the State Level Monitoring Committee constituted under section 18;
- (e) "Fund" means fund of the Authority;
- (f) "Secretary" means the Secretary of the Authority appointed under section 10;
- (g) "Sri Renuka Yellamma Temple" means the entire area of Sri Renuka Yellamma Temple and lands acquired by the Government from time to time for development of Sri Renuka Yellamma temple and such other area declared by the State Government, by notification;
- (h) "Member" means member of the authority;
- (i) "Rules" means rules made under section 37; and
- (j) "regulations" means regulations of the Authority made under section 38.

## CHAPTER-II

### CONSTITUTION OF SRI RENUKA YELLAMMA TEMPLE DEVELOPMENT AUTHORITY AND ITS EMPLOYEES

**3. Constitution of the Authority.-** (1) As soon as may be, after the commencement of this Act, there shall be established for the purposes of this Act, an Authority called Sri Renuka Yellamma Temple Development Authority.

(2) The Authority shall have its headquarters at Sri Renuka Yellamma Temple in Belagavi District and savadatti Taluk.

(3) The Authority shall be a body corporate by the name aforesaid, having perpetual succession and a common seal with power to acquire, hold and dispose of property, both movable and immovable, and to contract and shall by the said name sue and be sued.

(4) The Authority shall consist of the following members namely:-

(a)	the Minister in charge of Hindu Religious Institutions and Charitable Endowments Department	Ex-officio Chairman
(b)	the Minister in charge of the District	Ex-officio Vice Chairman
(c)	the Members of Parliament and the Members of the State Legislature representing a part or whole of the Renuka Yellamma Temple, whose electoral constituencies lie within the limits of it;	Ex-officio members
(d)	Not more than five members nominated by the State Government from among the leading personalities having wide knowledge about the historical background and mythology of Renuka Yellamma Temple out of whom at least one shall belong to the Scheduled Castes or the Scheduled Tribes, one shall be a woman.	members
(e)	the Chief Engineer Communication and Building, Public Works Department or his representative not below the rank of Executive Engineer	Ex-officio member

(f)	the Secretary to Government, Finance Department or his representative not below the rank of Deputy Secretary to Government	Ex-officio member
(g)	the Secretary to Government, Revenue Department (Muzari) or his representative not below the rank of Deputy Secretary to Government	Ex-officio member
(h)	the Commissioner, Hindu Religious Institution and Charitable endowment	Ex-officio member
(i)	the Deputy Commissioner, Belagavi District:	Ex-officio member
(j)	the Chief Executive Officer, Zilla Panchayath, Belagavi District.	Ex-officio member
(k)	the Chief Priest, Sri Renuka Yellamma Temple, Savadatti.	Ex-officio member
(l)	One person who is nominated by the Government, having prominent knowledge of Hindu temple architecture as the main form of Vishwakarma architecture and has many varieties of style, designs of vigraha shastras and basic nature of temple.	Member
(m)	the Secretary of the Authority	Ex-officio member - Secretary

#### **4. Term of office and conditions of services of non –official members.-**

(1) Subject to the pleasure of the State Government the non-official members nominated by the State Government shall hold office for a period of three years or till the further orders of the Government, whichever is earlier, shall hold office till such time:

(2) Any non-official member may resign his office by writing under his hand addressed to the State Government but shall continue in office until his resignation is accepted.

(3) The non-official members shall receive such allowances as may be prescribed.

(4) In the event of any vacancy due to death resignation or otherwise the Government may appoint a member for the remaining period of the terms of such member.

**5. Disqualification for membership.-** A person shall be disqualified for being appointed as and for being a member if he.-

(a) has been convicted and sentenced to imprisonment for an offence which in the opinion of the State Government involves moral turpitude; or

(b) is of 'mental illness' and stands so declared by a competent court; or

(c) is an undischarged insolvent; or

(d) has been removed or dismissed from service of the Central Government or a State Government or a body or corporation owned or controlled by the Central Government or a State Government; or



(e) has directly or indirectly by himself or as partner, has any share or interest in any work done by the order of the Authority or in any contract or employment with or under or by or on behalf of the Authority: or

(f) is employed as a paid legal practitioner on behalf of the Authority or accepts employment as legal practitioner against the Authority:

Provided that no person shall be disqualified under clause (e) of sub-section (1) or be deemed to have any share or interest in any contract or employment within the meaning of the said clause by reason only of his having a share or interest in any newspaper in which any advertisement relating to the affairs of the Authority is inserted.

**6. Removal of member.**-(1) The State Government shall remove a member if,-

(a) he becomes subject to any of the disqualifications mentioned in section 5:

Provided that no member shall be removed on the ground that he has become subject to the disqualification mentioned in clause (e) of sub-section (1) of that section. unless he has been given an opportunity of making his representation against the proposal: or

(b) he refuses to act or become incapable of acting: or

(c) he without informing the Authority absents from three consecutive meetings of the Authority

(d) in the opinion of the State Government he has so abused his position as to render his continuance in office detrimental to the public interest:

Provided that no member shall be removed under this clause unless he has been given an opportunity of making his representation against the proposal.

**7. Eligibility for reappointment.**- Any person ceasing to be a member shall unless disqualified under section 5 be eligible for re-appointment as a member.

**8. Powers of the Authority.**-(1) The Authority shall have power generally to do anything that in its opinion is necessary to do to give effect to the intent and provisions of this Act, except such acts as are specifically laid in the Act to be performed by other authorities.

(2) Without prejudice to the generality of sub-section (1) the Authority shall have power to enter into all such contracts as it may consider necessary or expedient for carrying out any purpose of this Act subject to such rules as may be prescribed and every contract shall be made on behalf of the Authority by the Secretary.

(3) A compliance report shall be submitted to the State Government in this behalf.

(4) The Authority may approve a scheme for adoption of "C" category temples as notified under the provisions of the Karnataka Hindu Religious Institutions and Charitable Endowments Act, 1997 and may specify necessary provisions for the said adoption.

**9. Sub-committee of the Authority.**- (1) The Authority may for any specific purpose constitute a sub- committee consisting of the Secretary as Chairman and such other members not exceeding five among the members of the Authority.

(2) The sub-committee shall exercise such of the powers and perform such duties of the Authority which are delegated by the Authority.

(3) The sub-committee shall meet at-least once in a month and shall observe such rules of procedure into the transaction of business at its meeting as may be provided by regulations.

**10. Appointment of Secretary.-** (1) The State Government shall appoint an officer from the cadre of Karnataka Administrative Services (Super Time Scale) / Group A Senior scale Officer of Karnataka Government Secretariat Service / Group A Senior scale Officer of Endowment Department as the Secretary of the Authority and a Group B officer of the Endowment Department as the Deputy Secretary of the Authority.

(2) The Secretary and other officers shall receive such salary and other allowances as the State Government may, from time to time, determine.

(3) The State Government may, from time to time, grant leave of absence for such period as it thinks fit to the Secretary.

**11. Powers and duties of the Secretary.-** (1) The Secretary shall be the Chief Executive and Administrative Officer of the Authority.

(2) The Secretary shall, in addition to performing such functions as are conferred on him by or under this Act or under any law for the time being in force,-

(a) carry into effect the resolutions of the Authority:

(b) conduct the business of the Authority and keep correspondence:

(c) carry out and execute such schemes and works as the State Government may direct and incur necessary expenditure there for:

(d) implement the schemes of the Authority:

(e) operate the accounts of the Authority and be responsible for the maintenance of the accounts of the Authority:

(f) exercise supervision and control over the officers and servants of the Authority in matters of executive, administration and service conditions of such officers and servants and regulation of their pay and allowances;

(g) furnish to the State Government a copy of the minutes of the proceedings of the Authority and any return, or other information which the State Government may, from time to time, call for;

(h) discharge such other functions which are conferred on him by or under this Act or any other law for the time being in force.

**12. Employees of the Authority.-** (1) Subject to such rules as may be prescribed, the Authority may appoint such number of employees as it may find necessary for effective implementation of the Act:

Provided that, until the State Government frame rules, under this Act, the method of recruitment and conditions of service of the employees including Archaks working in Sri Renuka Yellamma Temple shall be continued to be governed under the provisions of the Hindu Religious and Charitable Endowments Act, 1997 (Karnataka Act 33 of 2001) and the rules made there under.

Provided further that, the State Government shall appoint an Assistant Executive Engineer on deputation basis from the Public Works Department for maintenance of works taken up by the Authority and the State Government shall also appoint an Account Officer not below the rank of Group 'B' Officer on deputation from the Karnataka State Audit and Accounts Department.

(2) The Assistant Executive Engineer shall be responsible for the overall monitoring of progress review of repair works, policy decisions, introduction of new technology, Budget allocation, review of budget, co-ordination with all external agencies and random site inspection for quality check and issuances of No Objection Certificate to construction or renovations of the buildings coming under Jurisdiction of the Authority.

(3) The Account Officer shall work under the control of the Secretary. He shall ensure that financial rules are followed and accounts are kept up to date, presenting a true and fair picture of the financial affairs of the Authority.

(4) The salaries, allowances and other conditions of service of the employees referred to in sub-section (1), shall be such as may be prescribed.

(5) The Secretary shall be the appointing and disciplinary authority in respect of employees of the Authority and shall exercise general control and supervision over the employees of the Authority.

**13. General disqualification for services under the Authority.**- No person who has directly or indirectly by himself or through his partner or through his agent, any share or interest in any contract, by or on behalf of the Authority or in any employment under, by or on behalf of the Authority, otherwise than as an officer or employee thereof, shall become or remain an officer or employee of the Authority.

**14. Meetings of the Authority.**- (1) Meetings of the Authority shall be convened by the Secretary, with the previous approval of the Chairman at such intervals as the Chairman may deem fit and shall be held at such place, as may be determined by the Chairman:

Provided that the Authority shall meet at least four in a calendar year.

(2) Every meeting shall be presided over by the Chairman and if for any reason the Chairman is unable to attend any meeting, the Vice Chairman shall preside over the meeting.

(3) Decisions of the Authority shall be, by unanimous affirmative vote of the members present and voting. If there is any difference of opinion on any particular subject coming for decision before the Authority. the Secretary shall refer the matter to the State Government and the decision of the State Government in such matters shall be final and conclusive.

(4) The Secretary shall give effect to the decisions of the Authority:

Provided that, if in the opinion of the Secretary any resolution of the Authority contravenes any provision of this Act or any other law or of any rule, notification or regulation made or issued under this Act or any other law or of any order passed by the State Government or is prejudicial or detrimental to the interests of the Authority or the interests of the development and maintenance of Sri Renuka Yellamma Temple, he shall within fifteen days of the passing of the resolution, refer the matter to the State Government for orders thereon and inform the Authority at its next meeting, of the action taken by him and until orders of the State Government on receipt of such reference the Secretary shall not be bound to give effect to such resolution.

(5) The Authority may by regulations specify the procedure with regard to the transaction of business at its meetings, not inconsistent with the provisions of this Act and the provisions of the Karnataka Hindu Religious Institutions and

Charitable Endowments Act, 1997 (Karnataka Act 33 of 2001) and Karnataka Hindu Religious Institutions and Charitable Endowments Rules, 2002.

**15. Proceedings presumed to be good and valid.-** No disqualification of or defect in the appointment of any person acting as member shall be deemed to vitiate any act or proceeding of the Authority if such act or proceeding is otherwise in accordance with the provisions of this Act.

**16. Decisions of the Authority by circulation of note.-** (1) The Chairman may direct that any case may, instead of being brought up for discussion at a meeting of the Authority, be circulated, amongst the members of the Authority for opinion. If all the members unanimously agree for the proposal contained in the note circulated, it shall be deemed to be affirmative decision of the Authority and further action taken accordingly. If there is any difference of opinion on any particular subject taken up for the decision of the Authority by circulation, the Secretary shall refer the matter to the State Government, and the decision of the State Government thereon shall be final.

(2) In cases which are circulated for opinion under sub-section (1), if any member fails to communicate his opinion to the Secretary by a date to be specified in the note, it shall be presumed that such member has accepted the proposal contained in the note circulated.

(3) The provisions of section 14 shall mutatis mutandis apply to the decisions of the Authority by circulation under this section.

(4) The contents of the note for circulation under sub-section (1), shall be as may be prescribed.

**17. Power of the Chairman to take decisions of the Authority in certain cases.-** (1) Where the Chairman is of the opinion that a matter is so urgent that it cannot wait for the Authority meeting under section 14 or for a Authority decision, by circulation under section 16, he may pass such orders as he may deem fit and it shall be implemented in the manner the decisions of the Authority are implemented under section 14 and 16.

(2) Every decision taken by the Chairman under this section shall be reported to the Authority at its next meeting for ratification.

(3) If the Authority disagrees with the decision of the Chairman the same shall be referred to the Government by the Secretary for suitable order.

### **CHAPTER III**

#### **DEVELOPMENT AND MAINTENANCE OF THE KSHETHRA**

**18. District Level and State Level Monitoring Committee.-** (1) There shall be constituted a District level committee and a State level Monitoring committee to review and submit the proposal regarding construction and maintenance of buildings, roads and tunnels, electricity supply and maintenance, water supply and sanitation, construction of recreation centre and libraries to provide necessary facilities to pilgrims and to provide safety to pilgrims within the jurisdiction of the Authority.

(2) The District level committee shall consist of the following members, namely:-

(a)	Deputy Commissioner Belagavi	Ex-officio Chairperson
(b)	Superintendent of Police, Belagavi	Ex-officio member
(c)	Chief Executive Officer, Zilla Panchayat, Belagavi	Ex-officio member
(d)	the Deputy Conservator of forest, Belagavi Division	Ex-officio member
(e)	the Superintending Engineer, Public Works Department, Belagavi	Ex-officio member
(f)	the Assistant Commissioner, Bailhongal	Ex-officio member
(g)	the Tahsildar, Savadatti	Ex -officio member
(h)	the Executive Officer, Taluk Panchayat, Savadatti	Ex -officio member
(i)	the Deputy Director, Tourism, Department	Ex -officio member
(j)	the Chief priest of Sri Renuka Yellamma Temple	Ex -officio member
(k)	the Secretary of the Authority	Ex-officio member Secretary

(3) The District Level Monitoring Committee shall submit suitable proposals to the State Level Monitoring Committee for the works/proposals to be undertaken in respect of their departments within the jurisdiction of the Sri Renuka Yellamma Temple Development Authority.

(4) The State Level Care Committee shall consist of the following members, namely:-

(a)	The Principal Secretary to Government, Revenue Department (Muzrai)	Ex-officio Chairman
(b)	The Commissioner, Hindu Religious Institutions and Charitable Endowment Department	Ex-officio member
(c)	The Chief Engineer, Public Works Department	Ex-officio member
(d)	The Managing Director, Huballi Electricity Supply Company.	Ex-officio member
(e)	The Chief Engineer, Karnataka Urban Water Supply and Sewerage Board	Ex-officio member
(f)	The Deputy Commissioner, Belagavi	Ex-officio member

(g)	The Commissioner of Police, Belagavi	Ex-officio member
(h)	The Chief Executive Officer, Zilla Panchayat Belagavi	Ex-officio member
(i)	The Director, Tourism Department	Ex-officio member
(j)	The Secretary of the Authority	Ex-officio member Secretary

(5) The State level Monitoring Committee shall monitor the proposals submitted by the District level Committee and direct the Authority on all matters concerning to development of Sri Renuka Yellamma Temple.

(6) The District level Committee and the State level Monitoring Committee shall meet at least once in six months at such place and at such time and shall adopt such procedure as may be prescribed.

**19. Provision with regard to the movable and immovable properties of the temple.-**(1) Notwithstanding anything contained in any, custom, usage or the provisions of any Law for the time being in force under which the Sri Renuka Yellamma Temple is governed or the provisions of the Karnataka Hindu Religious institutions and charitable endowments Act, 1997 (Karnataka Act 33 of 2001), the ownership, administration and complete management of movable and immovable properties including jewellery and liabilities of the temple shall vest with the State Government from the date of commencement of Sri Renuka Yellamma Temple Development Authority Act, 2024 and shall be transferred to the Authority thereafter.

(2) Subject to the provision of sub-section(1) of section 12, on and from the date of commencement of this Act the management of the employees of the Temple shall vest in the Authority.

(3) It shall be competent for the State Government, by order to make transitory provisions, if in the opinion of the State Government, it is expedient so to do.

**20. Preparation of developmental plan, its approval and execution.-** (1) The Authority shall, as soon as may be, after its constitution prepare a plan for the development of Sri Renuka Yellamma Temple into an international pilgrim, cultural and tourist centre and a centre for deliberation and propagation of the tenets of Sri Renuka Yellamma Temple and other subsidiary deities. The Development plan may include,-

(a) ruminating Sri Renuka Yellamma Temple programmes for its maintenance and other temple attached to the presiding deity:

(b) proposals for acquiring land by acquisition or purchase, exchange or otherwise, which in the opinion of the Authority is necessary for execution of the development plan;

(c) putting up public parks, horticultural or zoological gardens, fountain gardens, artificial water falls. game parks, lakes with boating or other water games or such other tourist attractions;

(d) construction of choultries, lodging houses, cottages, hotels, restaurants and boarding houses to cater to different classes of tourists;

(e) construction of necessary chain of shops or shopping complexes:

- 
- (f) construction of prayer halls and meditation halls at strategic places;
  - (g) provision of amenities as defined in section 2:
  - (h) laying and relaying of all or any land including, construction and reconstruction of buildings:
  - (i) provision of drainage, electricity and water supply and sanitation:
  - (j) raising any land which the Authority may consider expedient to raise to facilitate its plan of action in general and better drainage in particular:
  - (k) forming open spaces for the better ventilation of the area comprised in the Sri RenukaYellamma Temple or in any adjoining area;
  - (l) the demolition of all buildings unfit for human habitation and not fitting into the developmental plan:
  - (m) the demolition of obstructive building or portions of buildings;
  - (n) the construction and reconstruction of buildings, their maintenance and preservation;
  - (o) the sale, letting or exchange of any property comprised in the scheme, subject to the provisions of section 29:
  - (p) prohibition of ear buds with plastic sticks, plastic sticks for balloons, plastic flags, candy sticks, ice- cream sticks, polystyrene (Thermocol) for decoration, plates, cups, glasses, cutlery such as forks, spoons, knives, straw, trays, wrapping or packing films around sweet boxes, invitation cards and cigarette packets, plastic or PVC banners less than 100 micron, stirrers in the area of the Authority for avoiding the plastic pollution;
  - (q) ensuring availability of safe and secure water and sanction facilities for all, throughout the year, in the area of Sri Renuka Yellamma Temple Development Authority
  - (r) provision of accommodation to the employees of the Authority:
  - (s) provision of facilities for communication and transport with parking facilities:
  - (t) such adjustments and agreements with the existing religious institutions in the geographical area of developmental plan which can be allowed to continue so long as they fit into the scheme of the developmental plan:
  - (u) any other matter for which in the opinion of the Authority, it is expedient and incidental to make provision with a view to develop and maintain Sri Renuka Yellamma Temple as a cultural centre, place of pilgrimage and an international tourist centre and a centre for deliberation and to protect and develop other places of importance connected with Sri Renuka Yellamma Temple:
- (2) The development plan prepared under sub-section (1) shall be forwarded by the Secretary to the State Government for information. The State Government may approve the plan with or without any modifications.
- (3) After approval of the development plan under sub-section (2), the State Government may, on the recommendations of the Authority make such modifications to the plan as it deems necessary, from time to time.
- (4) The Authority shall have power to undertake works and incur expenditure for execution of development plans approved by the State Government in

accordance with the provisions of the Karnataka Transparency in Public Procurement Act, 1999 (Karnataka Act 29 of 2000).

**21. Subsequent development works.-** After execution of the development plan under section 20, the Authority may, from time to time, make and take up any new additional development schemes, out of its own or borrowed financial resources or funds from the State Government.

**22. Maintenance of Sri Renuka Yellamma Temple.-** The Authority shall make provision for the maintenance of Sri Renuka Yellamma Temple which shall include the manner in which the properties of the Authority including Sri Renuka Yellamma Temple can be managed, the rates, fees or other charges that can be collected from the devotees, pilgrims, tourists and other visitors to Sri Renuka Yellamma Temple for the various facilities that they could make use of in Sri Renuka Yellamma Temple and for such other matters as may be expedient like power to levy license fee as may be determined by the Authority from the licensee or persons in possession of the properties of Sri Renuka Yellamma Temple.

**23. Delegation of powers.-** (1) The State Government, may by notification, delegate any of the powers conferred on it by or under this Act, to any other Authority, except the power to make rules under section 37.

(2) The Authority may by regulations, delegate any of the powers conferred on it by or under this Act to the Secretary or other officers of the Authority, except the power to make regulations under section 38.

**24. Application of the Karnataka Public Premises (Eviction of Unauthorized occupants Act, 1974 (Karnataka Act 32 of 1974) to Authority Premises.-** (1) The State Government. may by notification provide from such date as may be specified in such notification that the Karnataka Public Premises (Eviction of Unauthorised Occupants) Act, 1974 shall apply to premises belonging to, vesting in, or leased by, the Authority as that Act applies in relation to public premises but subject to the provisions of sub-section (2).

(2) On a notification being issued under sub-section (1), the aforesaid Act, and the rules made there under shall apply to the premises of the Authority with the following modifications, that is to say,-

(a) the State Government may appoint any officer of the State Government or the Authority as it thinks fit, to be the competent officer for the purposes of the aforesaid Act;

(b) references to "public premises" in that Act and those rules shall be deemed to be references to premises of the Authority, and references to "the State Government" in section 6,8,14,16 and 17 of that Act shall be deemed to be references to the Authority.

#### **CHAPTER-IV FINANCE AND PROPERTY**

**25. Fund of the Authority.-** (1) There shall be a Fund called Sri Renuka Yellamma Temple Development Authority Fund.

(2) There shall be credited to the said Fund,-

(i) all grants, subventions, donations and gifts made by the Central Government, State Government, any local Authority or any body, whether incorporated or not or any person;



(ii) the amount borrowed by the Authority; and

Provided that the donations, Kanikes, Seva Fees and other offering made to God in Hundi shall be credited to the fund of the Authority and out of which the net income of that temple the Authority shall contribute to the common pool fund created under section 17 of the Karnataka Hindu Religious and Charitable Endowment Act, 1997 (Karnataka Act 33 of 2001) at such rate as specified in that section.

(3) Except as otherwise directed by the State Government all moneys credited to the Fund shall be invested in any Scheduled Bank or in the State Government Treasury.

(4) The administrative expenses of the Authority including the salaries, allowances and pension if any. payable to the Secretary and other officer and employees of the Authority shall be defrayed out of the fund of the Authority.

**26. Application of the Fund.-** The Fund and all property held or vested in the Authority shall be applied for carrying out the purposes of this Act.

**27. Grant by the State Government:-** The Authority shall meet the salary and other administrative expenses within the limits of its own resources.

**28. Budget of the Authority.-** (1) The Authority shall prepare every year, before such date and in such form as may be prescribed, a budget estimate of its income and expenditure for the financial year to commence on the first day of April next following and shall forward it to the State Government for sanction. The Authority may also prepare supplementary Budget Estimates, during the course of any financial year, if necessary.

(2) The State Government shall approve the Budget Estimates and Supplementary Budget Estimates with or without modifications.

(3) In cases of extreme urgency, the Secretary shall be competent to incur expenditure not exceeding Twenty five lakhs of rupees in a financial year, notwithstanding the fact that such expenditure has not been included in the annual or Supplementary Budget Estimate approved by the State Government under sub-section (2).

(4) The Secretary shall also have power to re-appropriate funds from one unit of expenditure to another unit, subject to a maximum of rupees ten lakhs at a time.

**29. Accounts and audit.-** (1) The Secretary shall cause to be maintained such books of accounts and other registers as may be prescribed and shall prepare in the prescribed manner an annual statement of accounts.

(2) The financial year of the Authority shall commence on 1st April of each calendar year and shall end on 31st March of the succeeding calendar year.

(3) The accounts of the Authority shall be audited annually by the Controller, State Audit and Accounts department. The Authority or the State Government may order concurrent and special audits also.

(4) The auditor shall, for the purposes of the audit, have access to all the accounts and other records of the Authority.

(5) As soon as may be after the receipt of the annual statement of accounts and the report of the auditor, the Authority shall consider it in its meeting and send a copy of the annual statement of accounts together with a copy of the report of the auditor to the State Government, along with its explanation on the comments made by the auditor, if any, and a statement of action taken by the Authority to remedy the irregularities or loopholes, if any pointed out by the auditor.

(6) The State Government may after perusal of the report of the auditor, and other documents submitted to it, as in sub-section (5), give such directions as it thinks fit to the Authority and the Authority shall comply with such directions.

**30. Reports.** (1) The Authority shall prepare an Annual Report of its working for each financial year and submit it to the State Government along with other reports under section 29.

(2) The Authority shall before such date, in such form and at such intervals as may be prescribed submit the prescribed reports to the State Government.

(3) The audit report and annual report of the Authority shall be laid before State Legislature by the State Government.

## **CHAPTER-V MISCELLANEOUS**

**31. Certain persons to be public servants.-** All members, officers and servants of the Authority, shall be deemed, when acting or purporting to act in pursuance of any of the provisions of this Act, to be public servants within the meaning of clause (28) of section 2 of Bharatiya Nyaya Sanhita, 2023.

**32. Protection of action taken under this Act.** No suit, prosecution or other legal proceeding shall lie against any person for anything which is in good faith done or purported to be done under this Act.

**33. Default in performance of duty.-**(1) If the State Government is satisfied that the Authority has made default in performing any duty imposed on it by or under this Act, it may fix a period for the performance of that duty.

(2) If in the opinion of the State Government, the Authority fails or neglects to perform such duty within the period so fixed for its performance, it shall be lawful for the State Government, notwithstanding anything contained in section 3 to supersede and reconstitute the Authority in the prescribed manner.

(3) After the supersession of the Authority and until it is reconstituted, the powers, duties and functions of the Authority under this Act shall be carried on by the State Government or by such officer or officers, as the State Government may appoint for this purpose.

**34. Dissolution of the Authority.** (1) The State Government may, by notification, declare that with effect from such date as may be specified in the notification, the Authority shall be dissolved:

Provided that no such dissolution shall be made by the State Government unless, a resolution to that effect has been moved in and passed by both Houses of the State Legislature,

(2) With effect from the date specified in the notification under sub-section (1).-

(a) all properties, funds and dues which are vested in and realisable by the Authority shall vest in and be realizable by the State Government.

(b) all liabilities endorsable against the Authority shall be endorsable against Sri Renuka Yellamma Temple to the extent of the properties, funds and dues vested in and realised by Sri Renuka Yellamma Temple.

**35. Control by the State Government.-** (1) The State Government shall have general administrative control and supervision over all the activities and affairs of the Authority.

(2) The State Government may call for the records of any proceedings of the Authority, the Secretary or any officer subordinate to the Authority, for the purpose of satisfying itself as to the correctness, legality or propriety of such proceedings and may pass such order with respect thereto in accordance with the provisions of the Act.

Provided that no order shall be passed or modified or annulled by the Government unless a reasonable opportunity is afforded to the persons who are affected by the order of the Government.

**36. Power to give directions.-** The State Government may give such directions to the Authority as in its opinion are necessary or expedient for carrying out the purpose of this Act and it shall be the duty of the Authority, to comply with such directions.

**37. Power to make rules.-** (1) The State Government may, by notification make rules to carry out the purposes of this Act.

(2) Every rule made under this Act shall be laid as soon as may be after it is made, before each House of the State Legislature while it is in session, for a total period of thirty days which may be comprised in one session or in two or more successive sessions and if before the expiry of the session immediately following the session or the successive sessions aforesaid, both Houses agree in making any modification in the rule or both Houses agree that the rule should not be made, the rule shall, from the date on which the modification or annulment is notified have effect only in such modified form or be of no effect as the case may be; so, however, that any such modification or annulment shall be without, prejudice to the validity of anything previously done under that rule.

**38. Power to make regulations.** The Authority may subject to the provisions of this Act and the rules made under section 37 and with the previous sanction of the State Government by notification make regulations to carry out the purposes of this Act.

**39. Over riding effect of the Act:-** Notwithstanding any compromise, agreement, scheme, judgment decree or order of the court or other Authority or any custom, usage governing Sri Renuka Yellamma Temple, the provisions of the Karnataka Hindu Religious Institutions and Charitable Endowments Act, 1997 (Karnataka Act 33 of 2001) and the Karnataka Hindu Religious Institutions and Charitable Endowments Rules 2002 shall prevail in so far as they relate to administration and religious practices of Sri Renuka Yellamma Temple. Sri Renuka Yellamma Temple, which will remain as notified institutions under the provision of the Karnataka Hindu Religious Institutions and Charitable Endowments Act, 1997 (Karnataka Act 33 of 2001) even after the commencement of this Act.

**40. Consequences of constitution of the Authority.-** Notwithstanding anything contained in this Act with effect from the date the Authority is constituted under Sri Renuka Yellamma Temple Development Authority Act, 2023 such Authority shall be the local planning Authority for the local planning area comprising the Sri Renuka Yellamma Temple and it shall exercise the powers, discharge the functions and perform the duties under this Act as if it were a local planning Authority constituted for the Sri Renuka Yellamma Temple.

**41. Power to remove of difficulty.-** (1) If any difficulty arises in giving effect to the provisions of this Act, in consequences of the transition to the said provisions from the provisions of the Acts in force immediately before the

commencement of this Act, the State Government may by notification, make such provisions as appear to it to be necessary or expedient for removing the difficulty.

(2) If any difficulty arises in giving effect to the provisions of this Act, the State Government may, by notification, make such provisions not inconsistent with the provisions of this Act and the provisions of the Karnataka Hindu Religious Institutions and Charitable Endowments Act of 1997 (Karnataka Act 33 of 2001) as appears to it be necessary or expedient for removing the difficulty.

(3) The provisions made by any notification under sub-section (1) or sub-section (2) shall have effect as if enacted in this Act and any such notification may be made so as to be retrospective to any date not earlier than the appointed day.

The above translation of ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಅಧಿನಿಯಮ, 2024 (2024 ರ ಕರ್ನಾಟಕ ಅಧಿನಿಯಮ ಸಂಖ್ಯೆ:44) be published in the official Gazette under clause (3) of Article 348 of the constitution of India.

**THAAWARCHAND GEHLOT**  
**GOVERNOR OF KARNATAKA**

By Order and in the name of  
the Governor of Karnataka,

**G. SRIDHAR**  
Secretary to Government  
Department of Parliamentary  
Affairs and Legislation